ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಜೂನ್ 28 ಬುಧವಾರ 2023

ಸಂಪುಟ: 44 | ಸಂಚಿಕೆ: 73 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹ 4

ಅಕ್ರಮ ನಿವೇಶನ, ಮನೆಗಳಿಗೆ ‘ಬಿ’ ಖಾತಾ

● ರಾಜ್ಯ ಸರ್ಕಾರ ಘೋಷಣೆ ● ಸರ್ಕಾರಿ ಭೂಮಿ ಹೊರತುಪಡಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದವರಿಗೆ ಮಾತ್ರ ‘ಬಿ’ ಖಾತಾ ವಿತರಣೆ





ಬೆಂಗಳೂರು, ಜೂ.27(ಕೆಎಂಶಿ)–ನಗರ–ಪಟ್ಟಣ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಬಡಾವಣೆ ಮತ್ತು ನಿವೇಶನಗಳಿಗೆ ‘ಬಿ’ ಖಾತಾ ಮಾಡಿಕೊಡುವುದಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಘೋಷಣೆ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ನಿವೇಶನ ಮತ್ತು ಮನೆಗಳಿಗೆ ‘ಬಿ’ ಖಾತಾ ನೀಡಿ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಇದೇ ಕಾನೂನನ್ನು ಮೈಸೂರು, ದಾವಣಗೆರೆ, ಮಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ಯಾರು ಅಕ್ರಮವಾಗಿ ನಿವೇಶನ ಇಲ್ಲವೆ, ಬಡಾವಣೆ ನಿರ್ಮಿಸಿದ್ದಾರೆ ಅಂಥವುಗಳಿಗೆ ‘ಬಿ’ ಖಾತಾ ನೀಡಲಾಗುವುದು. ಅಕ್ರಮ ಬಡಾವಣೆ ಮತ್ತು ಮನೆಗಳನ್ನು ಸಕ್ರಮಗೊಳಿಸಲು ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ಇರುವುದರಿಂದ ಸಕ್ರಮಗೊಳಿಸಲಾಗದು. ಅದರ ಬದಲು ಜಾಗದ ಮಾಲೀಕರನ್ನು ಕಾನೂನು ಚೌಕಟ್ಟಿನಲ್ಲಿ ತಂದು ಅವರಿಗೆ ಹಕ್ಕುಪತ್ರ ನೀಡಲಾಗುವುದು. ಸರ್ಕಾರಿ ಭೂಮಿ ಹೊರತುಪಡಿಸಿ ಉಳಿದ ಕಂದಾಯ ಭೂಮಿಯಲ್ಲಿ ನಿರ್ಮಿಸಿದವರಿಗೆ ಮಾತ್ರ ಖಾತಾ ನೀಡಲಾಗುವುದು. ಈಗಾಗಲೇ ಇಂತಹ ಬಡಾವಣೆ ಮತ್ತು ಮನೆಗಳಿಗೆ ಎಲ್ಲಾ ಮೂಲಸೌಕರ್ಯ ಕಲ್ಪಿಸಿದ್ದರೂ ಅವರು ತೆರಿಗೆ ವ್ಯಾಪ್ತಿಗೆ ಬರುತ್ತಿಲ್ಲ. ಆದರೆ, ಎಲ್ಲಾ ಮೂಲ ಸೌಕರ್ಯ ಪಡೆಯುತ್ತಿರುವುದರಿಂದ ‘ಬಿ’ ಖಾತಾ ನೀಡಿ ತೆರಿಗೆ ವ್ಯಾಪ್ತಿಗೆ ತರಲಾಗುವುದು. ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯ ಸಂಸ್ಥೆಗಳಿಗೆ ವಾರ್ಷಿಕ 1100 ಕೋಟಿ ರೂ. ಸಂಗ್ರಹವಾಗಲಿದೆ.

ಜೊತೆಗೆ ಲಕ್ಷಾಂತರ ಮಂದಿಗೆ ತಾವು ನೆಲೆಸಿರುವ ಜಾಗದ ಒಡೆತನದ ಹಕ್ಕು ದೊರೆಯಲಿದೆ. ಇದರಿಂದ ಬ್ಯಾಂಕಿನಲ್ಲಿ ಸಾಲ ಪಡೆಯಲು ಸ್ಥಳೀಯ ಸಂಸ್ಥೆಗಳ ಇತರೆ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. ಮುಂದಿನ ಸಂಪುಟ ಸಭೆಯಲ್ಲಿ ಹಿಂದಿನ ಸರ್ಕಾರ ಸಿದ್ಧಪಡಿಸಿದ್ದ ಕಡತ ಪರಿಶೀಲಿಸಿ ಲಕ್ಷಾಂತರ ಮಂದಿಗೆ ಹಕ್ಕುಪತ್ರ ನೀಡುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ಯಾವುದೇ ಪಾಲಿಕೆ ಇಲ್ಲವೆ, ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಲಾಗಿದೆ. ಖಾಸಗಿ ಬೋರ್‌ವೆಲ್ ಇಲ್ಲವೇ, ಇತರೆ ಜಲ ಮೂಲಗಳಿಂದ ನೀರನ್ನು ಪಡೆದು ಅಭಾವ ಇರುವ ಕಡೆಗಳಲ್ಲಿ ನೀರು ಸರಬರಾಜು ಮಾಡಲು ಆದೇಶಿಸಲಾಗಿದೆ. ● 9ನೇ ಪುಟಕ್ಕೆ

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ನಿರಂತರ ಅಪಘಾತ ಹಿನ್ನೆಲೆ

ರಸ್ತೆ ಸುರಕ್ಷತಾ ಅಗತ್ಯ ಕ್ರಮಗಳ ಬಗ್ಗೆ ಎಡಿಜಿಪಿ ಅಲೋಕ್‌ಕುಮಾರ್ ಪರಿಶೀಲನೆ



ಮೈಸೂರು, ಜೂ.27 (ಆರ್‌ಕೆ)–ಅಪಘಾತಗಳು ಹೆಚ್ಚುತ್ತಿರುವ ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಗತ್ಯ ರಸ್ತೆ ಸುರಕ್ಷಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಅಪರ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರು ದಕ್ಷಿಣ ತಾಲೂಕಿನ ಬಾಬ ಸಾಯಿಬಾಪಾಳ್ಯ ಸಮೀಪದಿಂದ ಎಕ್ಸ್‌ಪ್ರೆಸ್ ವೇ ಪರಿಶೀಲನೆ ಆರಂಭಿಸಿದ ಅವರು, ಕುಂಬಳಗೋಡಿನಿಂದ ರಾಮನಗರದವರೆಗೆ ಪರಿಶೀಲನೆ ನಡೆಸಿ ಅಪಘಾತಕ್ಕೆ ಕಾರಣ ಏನೆಂಬುದರ ಬಗ್ಗೆ ಪರಿವೀಕ್ಷಿಸಿದರು.

ಕಳೆದ 5 ತಿಂಗಳಲ್ಲಿ 250 ಅಪಘಾತಗಳು ಸಂಭವಿಸಿದ್ದು, 105 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅತಿವೇಗ, ಅಜಾಗರೂಕ ಚಾಲನೆ, ಸೂಚನಾ ಫಲಕ ಅಳವಡಿಸದಿರುವುದು, ಅವೈಜ್ಞಾನಿಕ ರಸ್ತೆ ನಿರ್ಮಾಣ ಸೇರಿದಂತೆ ಅಪಘಾತಗಳು ಸಂಭವಿಸಲು ಹಲವು ಅಂಶಗಳು ಕಾರಣ ಎಂಬುದು ಅಲೋಕ್‌ಕುಮಾರ್ ಅವರಿಗೆ ಮನವರಿಕೆ ಆಗಿದೆ ಎಂದು ಹೇಳಲಾಗಿದೆ.

ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್‌ಹೆಚ್‌ಎಐ), ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಓ), ಆರೋಗ್ಯ ಮತ್ತು ● 9ನೇ ಪುಟಕ್ಕೆ

ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ: ಸಿದ್ದರಾಮಯ್ಯ



ಹಾಸನ: ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ.ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಕಿಡಿಕಾರಿದರು.

ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಡವರ ಮೇಲೆ ಗದಾಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ. ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ● 9ನೇ ಪುಟಕ್ಕೆ

ಬಿಜೆಪಿ ಆಡಳಿತಾವಧಿಯ ಪ್ರಮುಖ ಹಗರಣಗಳ ತನಿಖೆ

● ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ● ಪ್ರಾಥಮಿಕ ವರದಿಯಲ್ಲಿ ಕಾಮಗಾರಿ ಮಾಡದೆ ಹಣ ಪಡೆದಿರುವುದು, ಕಳಪೆ ಕಾಮಗಾರಿ, ಶೇ.40 ಕಮಿಷನ್ ಮಾಹಿತಿ; ಅದಕ್ಕಾಗಿ ಸಮಗ್ರ ತನಿಖೆಗೆ ನಿರ್ಧಾರ



ಬೆಂಗಳೂರು, ಜೂ.27(ಕೆಎಂಶಿ)–ಬಿಜೆಪಿ ಆಡಳಿತದಲ್ಲಿ ನಡೆದಿರುವ ಎಲ್ಲಾ ಪ್ರಮುಖ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಹಾಗೂ ಹಾಸನದಲ್ಲಿ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ನಂತಹ ಸಂಕಷ್ಟದಲ್ಲೂ ಲೂಟಿ ನಡೆದಿದೆ. ಅಭಿವೃದ್ಧಿಯ ಎಲ್ಲಾ ಕಾಮಗಾರಿಗಳಲ್ಲೂ ಶೇ.40ರಷ್ಟು ಕಮಿಷನ್ ಪಡೆದು, ಕಳಪೆ ಕಾಮಗಾರಿ ಮಾಡಿರುವುದು ನಮಗೆ ಪ್ರಾಥಮಿಕ ವರದಿಯಿಂದ ತಿಳಿದಿದೆ. ಅಷ್ಟೇ ಅಲ್ಲ, ಕಾಮಗಾರಿ ಮಾಡದೆ ಹಣ ಪಡೆದಿದ್ದಾರೆ. ಇಂತಹ ಗುತ್ತಿಗೆದಾರರು, ಅಧಿಕಾರಿಗಳು ಹಾಗೂ ಆಡಳಿತ ನಡೆಸಿದವರಿಗೆ ಶಿಕ್ಷೆಯಾಗಬಾರದೇ ಎಂದು ಪ್ರಶ್ನಿಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಡಾ.ಸುಧಾಕರ್, ಸಿ.ಸಿ.ಪಾಟೀಲ್, ಗೋವಿಂದ ಕಾರಜೋಳ ನಿರ್ವಹಿಸಿದ್ದ ಖಾತೆಗಳಲ್ಲಿ ಪರ್ಸೆಂಟ್ ವ್ಯವಹಾರ ನಡೆದಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಇದರ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಿದ ಸರ್ಕಾರ ಈಗ ಸಮಗ್ರ ತನಿಖೆ ನಡೆಸಲು ಮುಂದಾಗಿದೆ.

ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಸ್‌ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್‌ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ:ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು. ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 15ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದು ● 9ನೇ ಪುಟಕ್ಕೆ

ಜಂಬೂಸವಾರಿ ನೆನಪಿಸಿದ ಅದ್ದೂರಿ ಮೆರವಣಿಗೆ

ದೇಶ, ನಾಡು ಕಟ್ಟಲು ಕೆಂಪೇಗೌಡರು ಯುವ ಜನರಿಗೆ ಪ್ರೇರಣೆ



ಮೈಸೂರು,ಜೂ.27(ಪಿಎಂ)–ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಒಳಗೊಂಡ ಸಾರೋಟು ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೈಸೂರಿನಲ್ಲಿ ಕೆಂಪೇಗೌಡರ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿ ಮೆರವಣಿಗೆ ನಡೆಯಿತು. ಜಿಲ್ಲಾಡಳಿತದಿಂದ ಆಯೋಜಿಸಿದ್ದ ಮೆರವಣಿಗೆಯಲ್ಲಿ ನಂದಿಧ್ವಜ, ಬಾಳೆಕಂಬದಿಂದ ಅಲಂಕೃತಗೊಂಡ ಎತ್ತಿನ ಗಾಡಿಗಳು ಸಾಗುವ ಮೂಲಕ ವೈಭವದ ವಾತಾವರಣ ಸೃಷ್ಟಿ ಮಾಡಿದವು. ಗಾರುಡಿ ಗೊಂಬೆ ವೇಷ ಧರಿಸಿದ ಕಲಾವಿದರು, ಪೂಜಾ ಕುಣಿತದ ಕಲಾವಿದರು ಮೆರವಣಿಗೆಯಲ್ಲಿ ಸಾಗಿದರು. ಕೆಂಪೇಗೌಡ ವೇಷಧಾರಿ ಮಕ್ಕಳಿಬ್ಬರು ಗಮನ ಸೆಳೆದರು.

ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮೆರವಣಿಗೆಗೆ ಚಾಲನೆ ನೀಡಿದರು. ಇದೇ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ನಮ್ಮ ಯುವಜನರು ಜಾತಿ–ಧರ್ಮ ಎಂಬ ಭೇದಭಾವದ ಗುಂಗಿಗೆ ಸಿಲುಕದೇ ದೇಶ ಮತ್ತು ನಾಡನ್ನು ಕಟ್ಟಲು ಹಾಗೂ ತಮ್ಮ ಭವಿಷ್ಯ ಉಜ್ವಲಗೊಳಿಸುವ ಸಲುವಾಗಿ ನಾಡಪ್ರಭು ಕೆಂಪೇಗೌಡರನ್ನು ಪ್ರೇರಣಾ ಶಕ್ತಿಯಾಗಿಸಿಕೊಳ್ಳಬೇಕು ಎಂದು ಹೇಳಿದರು. ಪಕ್ಷಭೇದವಿಲ್ಲದೆ ಎಲ್ಲರೂ ಸೇರಿ ಕೆಂಪೇಗೌಡರ ಜಯಂತಿ ಆಚರಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೆಂಪೇಗೌಡರು ಮಾಡಿದ ಸಾಧನೆ ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಆಧರಿಸಿ ಅವರ ಜಯಂತಿ ಆಚರಿಸುತ್ತಿದ್ದೇವೆಯೇ ಹೊರತು ಪಕ್ಷದ ಆಧಾರದ ಮೇಲೆಯಲ್ಲ. ಯಾವುದೇ ಮಹನೀಯರ ಆಚರಣೆಗಳು ಪಕ್ಷದ ಆಧಾರದಲ್ಲಿ ನಡೆಯಬಾರದು ಎಂದು ತಿಳಿಸಿದರು. ಕೆಂಪೇಗೌಡರು ತಮ್ಮ ಐದನೇ ವಯಸ್ಸಿನಲ್ಲಿ ಅವರ ತಂದೆಯೊಂದಿಗೆ ವಿಜಯನಗರ ಸಾಮ್ರಾಜ್ಯಕ್ಕೆ ಭೇಟಿ ನೀಡಿದ್ದರು. ವಿಜಯನಗರ ರಾಜಧಾನಿ ಹಂಪಿಯನ್ನು ತಮ್ಮ ತಂದೆ ಹೆಗಲ ಮೇಲೆ ಕುಳಿತು ನೋಡಿದ್ದ ಕೆಂಪೇಗೌಡರು ಇಲ್ಲಿನ ವೈಭವ ಕಂಡು ನಿಬ್ಬೆರಗುಗೊಂಡಿದ್ದರು. ಇದರಿಂದ ತಾವು ಸುಂದರ ನಗರವೊಂದನ್ನು ಕಟ್ಟಬೇಕೆಂದು ಪ್ರೇರಣೆಗೊಂಡರು. ಯಲಹಂಕವನ್ನು ಕೇಂದ್ರವಾಗಿಸಿಕೊಂಡು 32 ವರ್ಷಗಳ ಕಾಲ ಆಡಳಿತ ನಡೆಸಿದ ಕೆಂಪೇಗೌಡರು, ಕೆರೆಗಳ ನಿರ್ಮಾಣ ಮಾಡಿದರು. ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಉತ್ತೇಜನ ನೀಡಿದರು. ಜನಪರ ಆಡಳಿತದೊಂದಿಗೆ ಬೆಂಗಳೂರು ಕಟ್ಟಿದರು ಎಂದು ಸ್ಮರಿಸಿದರು 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕೆಂಬ ನಿರ್ಧಾರ ಕೈಗೊಂಡಿತು. ಜೊತೆಗೆ ವಿಧಾನಸೌಧದಲ್ಲಿ ಎಲ್ಲಾ ಪಕ್ಷಗಳನ್ನು ಒಳಗೊಂಡಂತೆ ಕೆಂಪೇಗೌಡರ ಜಯಂತಿ ಆಚರಿಸಲಾಯಿತು. ಕೆಂಪೇಗೌಡರು ಎಲ್ಲರಿಗೂ ಆದರ್ಶಪ್ರಾಯರು. ಈ ಸದುದ್ದೇಶದಿಂದ ಅವರ ಜಯಂತಿಯನ್ನು ಸರ್ಕಾರದಿಂದ ಆಚರಿಸುತ್ತಿದ್ದು, ಇದರ ಹಿಂದೆ ಯಾವುದೇ ● 9ನೇ ಪುಟಕ್ಕೆ



ಕೆಂಪೇಗೌಡರ ಜಯಂತಿ ಪ್ರಯುಕ್ತ ಮಂಗಳವಾರ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು.



ಕೆ.ಆರ್.ಆಸ್ಪತ್ರೆಯ ಟೆಲಿ ಐಸಿಯು ಹಬ್ ಇತರೆ ಜಿಲ್ಲೆಗೂ ವಿಸ್ತರಣೆ ಅವಶ್ಯಕ

ಅನವಶ್ಯಕವಾಗಿ ಸಿಜೇರಿಯನ್ ಹೆರಿಗೆ ಮಾಡಿಸದಂತೆ ಮೈಸೂರಲ್ಲಿ ವೈದ್ಯರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಾಕೀತು





ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಕೆಆರ್ ಆಸ್ಪತ್ರೆಯಲ್ಲಿ ಟೆಲಿ–ಐಸಿಯು ಸೌಲಭ್ಯವನ್ನು ಪರಿಶೀಲಿಸಿದರು. ಈ ವೇಳೆ ಶಾಸಕರಾದ ಕೆ.ಹರೀಶ್‌ಗೌಡ, ಅನಿಲ್ ಚಿಕ್ಕಮಾದು, ಮಾಜಿ ಮೇಯರ್ ಅಯೂಬ್ ಖಾನ್, ಕೆ.ಆರ್.ಆಸ್ಪತ್ರೆಯ ಡೀನ್ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕಿ ಡಾ.ಕೆ.ಆರ್.ದಾಕ್ಷಾಯಿಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಅಮರ್‌ನಾಥ್ ಇನ್ನಿತರರು ಉಪಸ್ಥಿತರಿದ್ದರು. ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಸಚಿವರು ಒಳ ರೋಗಿಯೊಬ್ಬರ ಆರೋಗ್ಯ ವಿಚಾರಿಸುತ್ತಿರುವುದು. (ಬಲಚಿತ್ರ).

ಮೈಸೂರು, ಜೂ.27(ಬಿಎಲ್‌ಯು)– ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿರುವ ಟೆಲಿ ಐಸಿಯು ಹಬ್ ಅನ್ನು ಕರ್ನಾಟಕದ ಇತರೆ ಜಿಲ್ಲೆಗಳಿಗೂ ವಿಸ್ತರಣೆ ಮಾಡುವ ಅವಶ್ಯಕತೆ ಇದೆ. ಇದರಿಂದ ತಾಲೂಕು ಕೇಂದ್ರಗಳಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿದ ದಿನೇಶ್ ಗುಂಡೂರಾವ್, ಕೆ.ಆರ್. ಆಸ್ಪತ್ರೆಯ ಟೆಲಿ ಐಸಿಯು ಹಬ್‌ಗೆ ಭೇಟಿ ನೀಡಿದರು. ಆಧುನಿಕ ತಂತ್ರಜ್ಞಾನದ ಮೂಲಕ ಸೂಕ್ತ ಚಿಕಿತ್ಸೆ ನೀಡುತ್ತಿರುವ ಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ತಾಲೂಕು ಆಸ್ಪತ್ರೆಗಳಲ್ಲಿ ಸರ್ಜನ್‌ಗಳು ಇರುವುದಿಲ್ಲ. ಹಾಗೆಂದ ಮಾತ್ರಕ್ಕೆ ರೋಗಿಗಳು ಕೆ.ಆರ್.ಆಸ್ಪತ್ರೆಗೆ ಬರುವ ಅವಶ್ಯಕತೆ ಇಲ್ಲ. ತಾಲೂಕು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಟೆಲಿ ಐಸಿಯು ಹಬ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆ.ಆರ್. ಆಸ್ಪತ್ರೆಯ ಸರ್ಜನ್‌ಗಳು ಅಲ್ಲಿರುವ ವೈದ್ಯರಿಗೆ ಚಿಕಿತ್ಸೆ ನೀಡುವ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಇಲ್ಲಿನ ಸರ್ಜನ್‌ಗಳ ಮೂಲಕ ಅಲ್ಲಿನ ವೈದ್ಯರು ಚಿಕಿತ್ಸೆ ನೀಡಿ ರೋಗಿಯನ್ನು ಬೇಗ ಗುಣಪಡಿಸಬಹುದು ಎಂದು ಟೆಲಿ ಐಸಿಯು ಹಬ್ ಸಿಬ್ಬಂದಿ ಆರೋಗ್ಯ ಸಚಿವರಿಗೆ ಮಾಹಿತಿ ನೀಡಿದರು.

ತಾಲೂಕು ಆಸ್ಪತ್ರೆಯ ರೋಗಿಗಳಿಗೆ ಸರ್ಜನ್‌ಗಳ ಮೂಲಕವೇ ಚಿಕಿತ್ಸೆ ನೀಡುವ ಆಧುನಿಕ ತಂತ್ರಜ್ಞಾನ ಅಳವಡಿಸಿರುವ ಬಗ್ಗೆ ದಿನೇಶ್ ಗುಂಡೂರಾವ್ ಪ್ರಶಂಸೆ ವ್ಯಕ್ತಪಡಿಸಿದರು. ಇಲ್ಲಿರುವ ಟೆಲಿ ಐಸಿಯು ಹಬ್ ಅನ್ನು ಕರ್ನಾಟಕದ ಇತರೆ ಜಿಲ್ಲೆಗಳಲ್ಲಿ ಕೂಡ ಅನುಷ್ಠಾನ ಮಾಡುವುದು ಸೂಕ್ತ. ಇದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಕೆ.ಆರ್. ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೂ ಕೂಡ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ.ಆರ್. ಆಸ್ಪತ್ರೆಯ ಡೀನ್ ಡಾ.ದಾಕ್ಷಾಯಿಣಿ ಅವರು ಸಚಿವರಿಗೆ ಕೆ.ಆರ್.ಆಸ್ಪತ್ರೆಯ ಚಿಕಿತ್ಸಾ ಕಾರ್ಯದ ಬಗ್ಗೆ ಸವಿವರವಾಗಿ ವಿವರಿಸಿದರು.

ಮೈಸೂರಿನ ಮೇಟಗಳ್ಳಿಯ ಹೆರಿಗೆ ವಾರ್ಡ್‌ಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಮಾಡಬೇಕು. ಔಷಧಿಗಳನ್ನು ಹೊರಗೆ ಖರೀದಿಸಿ ತರುವಂತೆ ರೋಗಿಗಳಿಗೆ ಹೇಳಬಾರದು ಎಂದು ವೈದ್ಯರಿಗೆ ತಾಕೀತು ಮಾಡಿದರು.

ಇದಾದ ನಂತರ ಸಚಿವ ದಿನೇಶ್ ಗುಂಡೂರಾವ್ ಮೈಸೂರಿನ ಕ್ಯಾತಮಾರನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ.ಹರೀಶ್‌ಗೌಡ, ಅನಿಲ್ ಚಿಕ್ಕಮಾದು, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ಡಿಸ್ಟ್ರಿಕ್ಟ್ ಸರ್ಜನ್ ಡಾ.ಅಮರ್‌ನಾಥ್, ಡಾ.ಚಿದಂಬರ ಸೇರಿದಂತೆ ಹಲವರು ಹಾಜರಿದ್ದರು.

ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಸರ್ಕಾರದ ಅರೆಕಾಲಿಕ ವೈದ್ಯರ ಕೆಲಸಕ್ಕೆ ಬ್ರೇಕ್

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಂತನೆ

ಮೈಸೂರು, ಜೂ.27(ಬಿಎಲ್‌ಯು) –ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡಲು ನಿರ್ಬಂಧ ಹೇರುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ವೈದ್ಯರ ಕೊರತೆ ಇದ್ದ ಕಾರಣ ಎರಡು ಕಡೆ ಕೆಲಸ ಮಾಡಲು ಸರ್ಕಾರವೇ ಅನುಮತಿ ನೀಡಿತ್ತು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡದೆ ಸರ್ಕಾರದ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುವಂತೆ ಆದೇಶಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ಒಪ್ಪಿಗೆ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆ ನಡೆಸಬೇಕು ಎಂಬ ಬಗ್ಗೆ ಆರೋಪಗಳ ಪಟ್ಟಿ (ಚಾರ್ಜ್ ಫ್ರೇಮ್) ಮಾಡಿಕೊಡುವಂತೆ ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ತನಿಖೆಯ ಕುರಿತಂತೆ ಪಟ್ಟಿ ಮಾಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಕಾಲ ಮಿತಿಯಲ್ಲಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಕಾಂಗ್ರೆಸ್‌ನಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತು ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ದಿನೇಶ್, ಕಾಂಗ್ರೆಸ್‌ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿದ ಬಿಜೆಪಿ 40 ಪರ್ಸೆಂಟ್ ಕಮಿಷನ್ ಲೂಟಿ ಮಾಡಿತು. ಈಗ ಇಂತಹ ಮಾತುಗಳನ್ನು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದು ತಿರುಗೇಟು ಕೊಟ್ಟರು.

ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಗ್ಗೆ ಬ್ರೆಡ್ ಬದಲು ಇಡ್ಲಿ, ಉಪ್ಪಿಟ್ಟು ನೀಡಿ

ಮೈಸೂರು, ಜೂ.27(ಬಿಎಲ್‌ಯು)–ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಇನ್ನು ಮುಂದೆ ಬೆಳಗ್ಗೆ ಬ್ರೆಡ್ ಬದಲು ಇಡ್ಲಿ, ಉಪ್ಪಿಟ್ಟು ಹಾಗೂ ಇತರೆ ತಿಂಡಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರಿನ ಮೇಟಗಳ್ಳಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವೇಳೆ ಅಧೀಕ್ಷಕರಾದ ಡಾ.ಅಮರನಾಥ್, ಆಸ್ಪತ್ರೆಯ ಚಿಕಿತ್ಸಾ ಕಾರ್ಯ ಹಾಗೂ ಊಟದ ವ್ಯವಸ್ಥೆ ಬಗ್ಗೆ ವಿವರಣೆ ನೀಡಿದರು.

ಟೆಂಡರ್ ಮೂಲಕ ರೋಗಿಗಳಿಗೆ ಪಥ್ಯಾಹಾರ ನೀಡಲಾಗುತ್ತಿದೆ. ಬೆಳಗ್ಗೆ ಹಾಲು, ಬ್ರೆಡ್, ಮಧ್ಯಾಹ್ನ ಮೊಟ್ಟೆ ಊಟ ಹಾಗೂ ರಾತ್ರಿ ಮಾಮೂಲಿ ಊಟ ನೀಡಲಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ಬೆಳಗಿನ ಆಹಾರದಲ್ಲಿ ಬದಲಾವಣೆ ಮಾಡಿ. ಇನ್ನು ಮುಂದೆ ಬ್ರೆಡ್ ಬದಲು ಇಡ್ಲಿ, ಉಪ್ಪಿಟ್ಟು ಹಾಗೂ ಇತರೆ ತಿಂಡಿ ನೀಡಿ ಎಂದು ಸೂಚಿಸಿದರು. ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ 180 ಆಮ್ಲಜನಕ ಯುಕ್ತ ಬೆಡ್, 80 ಆಮ್ಲಜನಕ ರಹಿತ ಬೆಡ್ ಇದೆ. ಆಸ್ಪತ್ರೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ. 10 ನರ್ಸ್‌ಗಳಂತೂ ಅಗತ್ಯವಾಗಿ ಬೇಕಿದೆ ಎಂದು ದಿನೇಶ್ ಗುಂಡೂರಾವ್ ಅವರಲ್ಲಿ ಡಾ.ಅಮರನಾಥ್ ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ಅನುದಾನ ನೀಡಿ: ಸಚಿವರಿಗೆ ಮನವಿ

ಮೈಸೂರು, ಜೂ.27(ಬಿಎಲ್‌ಯು) – ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗೌರವ ಧನವನ್ನು ಒಟ್ಟುಗೂಡಿಸಿ ಆಶಾ ಕಾರ್ಯಕರ್ತೆಯರಿಗೆ 15,000 ರೂ. ನೀಡುವಂತೆ ಆಶಾ ಕಾರ್ಯಕರ್ತೆಯರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ.

ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ನೆನಪು ಮಾಡಿದರು.

ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಗೌರವಧನ ಹೆಚ್ಚಿಸಬೇಕು. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಟ್ಟು ಅನುದಾನ ಸೇರಿಸಿ 15 ಸಾವಿರ ರೂ. ನೀಡಬೇಕು. ಆರ್‌ಸಿಹೆಚ್ ಪೋರ್ಟಲ್ ಮೂಲಕ ಪ್ರೋತ್ಸಾಹ ಧನ ನೀಡುವುದನ್ನು ರದ್ದು ಮಾಡಬೇಕು. ಸ್ವಯಂ ನಿವೃತ್ತಿ ಘೋಷಿಸುವ ಆಶಾ ಕಾರ್ಯಕರ್ತೆಯರಿಗೆ 3 ಲಕ್ಷ ರೂ. ನೀಡಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಪಿಎಫ್, ಇಎಸ್‌ಐ ಸೇರಿದಂತೆ ಹಲವು ಸೌಲಭ್ಯ ನೀಡಬೇಕೆಂದು ದಿನೇಶ್ ಗುಂಡೂರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾಧ್ಯಕ್ಷೆ ಶುಭಮಂಗಳ, ಶೋಭಾ, ಗೀತಾ, ಪ್ರಮುಖರಾದ ಪಿ.ಎಸ್.ಸಂಧ್ಯಾ, ಜಿ.ಎಸ್.ಸೀಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಬೆಂಗಳೂರಿನ ಆಚಾರ್ಯ ಪಾಠಶಾಲಾ ಸಭಾಂಗಣದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಅವರನ್ನು ಯತಿರಾಜ ಮಠದ ಪೀಠಾಧಿಪತಿ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಮಹಾಸ್ವಾಮಿಗಳವರ ಸಮ್ಮುಖದಲ್ಲಿ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅಭಿನಂದಿಸಿದರು. ಖಜಾಂಚಿ ವೆಂಕಟೇಶ್ ಎಸ್.ನಾಯಕ್, ಉಪಾಧ್ಯಕ್ಷ ನಂ.ಶ್ರೀಕಂಠಕುಮಾರ್, ಎನ್.ಎನ್.ವಿಶ್ವನಾಥ್ ಉಪಸ್ಥಿತರಿದ್ದರು.

ಹಾಜರಾತಿಗೆ ಸಹಿ ಹಾಕದ ಜಿಲ್ಲಾ ಸರ್ಜನ್‌ಗೆ ತರಾಟೆ

ಸಬೂಬು ಹೇಳಿದವರಿಗೆ ತರಾಟೆ, ವೇತನ ಕಡಿತಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮೈಸೂರು, ಜೂ.27(ಬಿಎಲ್‌ಯು)– ಬಯೋ ಮೆಟ್ರಿಕ್ ವ್ಯವಸ್ಥೆ ಇದ್ದರೂ ಹಾಜರಾತಿ ದಾಖಲಿಸದ ಜಿಲ್ಲಾ ಸರ್ಜನ್ ಸೇರಿದಂತೆ ಇನ್ನಿತರೆ ವೈದ್ಯರು ಹಾಗೂ ಸಿಬ್ಬಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತೀವ್ರ ತರಾಟೆಗೆ ತೆಗೆದುಕೊಂಡರು.

ಮೈಸೂರಿನ ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ದಿನೇಶ್ ಗುಂಡೂರಾವ್ ಅವರು ಸಿಬ್ಬಂದಿಗಳ ಜೂನ್ ತಿಂಗಳ ಹಾಜರಾತಿ ಪುಸ್ತಕದ ಪರಿಶೀಲನೆ ನಡೆಸಿದರು. ಈ ವೇಳೆ ಹಾಜರಾತಿಯ ಶಿಸ್ತು ಪಾಲಿಸದ ವೈದ್ಯರು ಹಾಗೂ ಸಿಬ್ಬಂದಿಯ ಬೇಜವಾಬ್ದಾರಿತನಕ್ಕೆ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಬಯೋ ಮೆಟ್ರಿಕ್ ವ್ಯವಸ್ಥೆ ಇದ್ದರೂ ಜಿಲ್ಲಾ ಸರ್ಜನ್ ಅಮರನಾಥ್ ಸೇರಿದಂತೆ ಹಲವರು ಹಾಜರಾತಿ ದಾಖಲಿಸಿರಲಿಲ್ಲ. ಆದರೆ ಕೆಲವರು ಮಾತ್ರ ಸಹಿ ಮಾಡಿದ್ದರು. ಇದನ್ನು ನೋಡಿ ಕೋಪಗೊಂಡ ದಿನೇಶ್ ಗುಂಡೂರಾವ್, ಜಿಲ್ಲಾ ಸರ್ಜನ್ ಆದ ನೀವು ಮೊದಲು ಹಾಜರಾತಿ ಹಾಕಿದರೆ ಉಳಿದವರು ನಿಮ್ಮನ್ನು ಪಾಲಿಸುತ್ತಾರೆ. ಆದರೆ ನೀವೇ ನಿಯಮ ಪಾಲಿಸದಿದ್ದರೆ ಹೇಗೆ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಸರ್ವರ್ ಪ್ರಾಬ್ಲಮ್, ಇಂಟರ್‌ನೆಟ್ ಪ್ರಾಬ್ಲಮ್ ಅಂತ ಈ ವೇಳೆ ಸಬೂಬು ಹೇಳಲು ಮುಂದಾದರು. ಕೆಲವರು ಹಾಜರಾತಿ ಹಾಕಿದ್ದಾರೆ. ಅವರಿಗೆ ಈ ತೊಂದರೆ ಎದುರಾಗಲಿಲ್ಲವೇ? ಬಯೋಮೆಟ್ರಿಕ್ ವ್ಯವಸ್ಥೆ ಇದ್ದರೂ ಅದನ್ನು ಬಳಸಿಕೊಂಡಿಲ್ಲ. ಒಂದು ಕೆಲಸ ಮಾಡಿ ಅದನ್ನು ತೆಗೆದು ಬಿಡಿ ಎಂದು ಖಾರವಾಗಿ ಹೇಳಿದರು.

ಶೂನ್ಯ ಹಾಜರಾತಿ ಇರುವಾಗ ವೇತನ ಕೊಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ದಿನೇಶ್ ಗುಂಡೂರಾವ್, ಶೂನ್ಯ ಹಾಜರಾತಿ ಇರುವ ಎಲ್ಲರಿಗೂ ವೇತನ ಕಡಿತ ಮಾಡುವಂತೆ ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಆದೇಶ ನೀಡಿದರು.

ಜಿಲ್ಲಾ ಆಸ್ಪತ್ರೆಯ ಐಸಿಯು, ಜನರಲ್ ವಾರ್ಡ್, ಮಕ್ಕಳ ವಾರ್ಡ್, ದಂತ ವಿಭಾಗ, ಕೀಲು ಮತ್ತು ಮೂಳೆ ವಿಭಾಗಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಒಳ ರೋಗಿಗಳ ಸಮಸ್ಯೆ ಆಲಿಸಿದರು.

ಅಗತ್ಯ ಸೇವೆ ಇಲ್ಲದ ಕಾರಣ ಜಿಲ್ಲಾ ಆಸ್ಪತ್ರೆ ಸಮರ್ಪಕವಾಗಿ ಬಳಕೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಿನಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಬೇಕಾದ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕಾಗಿ ಬೇಕಾದ ಮೂರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಮತ್ತೊಂದು ಶವಾಗಾರ ನಿರ್ಮಾಣ ಮಾಡಲು ಸಲ್ಲಿಸಿರುವ ಮೂರು ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಗೆ ಶೀಘ್ರದಲ್ಲೇ ಒಪ್ಪಿಗೆ ನೀಡಲಾಗುವುದು. ಸೂಕ್ತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡಿ ಒಳ ಹಾಗೂ ಹೊರ ರೋಗಿಗಳ ಪ್ರಮಾಣ ಹೆಚ್ಚಾಗುವಂತೆ ನೋಡಿಕೊಳ್ಳಿ ಎಂದು ಇದೇ ವೇಳೆ ದಿನೇಶ್ ಗುಂಡೂರಾವ್, ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಲಚೇತನ ಸಾಧಕರಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ಮೈಸೂರು,ಜೂ.27–ಭಾರತ ಸರ್ಕಾರವು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು 2021–22 ಮತ್ತು 2023ನೇ ಸಾಲಿಗೆ ವಿಕಲಚೇತನರ ಸಬಲೀಕರಣಕ್ಕಾಗಿ ಪ್ರಸ್ತಾಪಿಸಿರುವ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದ್ದು, www.awards.gov.inನಲ್ಲಿ ಜು.31 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಿಲಕ್‌ನಗರದಲ್ಲಿರುವ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಅಥವಾ 0821–2490333 ಸಂಪರ್ಕಿಸಿ.

ಬಸವಣ್ಣ, ಅಕ್ಕಮಹಾದೇವಿ ಜಯಂತಿ ಆಚರಣೆ



ಮೈಸೂರು,ಜೂ.27–ಸ್ವಾತಂತ್ರ್ಯ ಪೂರ್ವದಲ್ಲಿಯೇ ಸ್ತ್ರೀಯರ ಸಮಾನತೆಗೆ ಭದ್ರ ಬುನಾದಿ ಹಾಕಿದವರು ಬಸವಣ್ಣ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ ಹೇಳಿದರು.

ಪರಂಜ್ಯೋತಿ ಮಹಿಳಾ ಬಳಗ ಮೈಸೂರಿನ ಶ್ರೀರಾಂಪುರದ ಶಿವ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಮತ್ತು ಬಸವಣ್ಣ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣನ್ನು ಕೀಳಾಗಿ ಕಾಣುತ್ತಿದ್ದಂತಹ ಕಾಲಘಟ್ಟದಲ್ಲಿ ಹನ್ನೆರಡನೆಯ ಶತಮಾನದಲ್ಲಿ ಸ್ತ್ರೀಯರಿಗೆ ಪ್ರಥಮಬಾರಿಗೆ ಸ್ವಾತಂತ್ರ್ಯ ನೀಡುವುದರ ಮೂಲಕ ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ಆಧ್ಯಾತ್ಮಿಕ, ವೈಚಾರಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಬಸವಣ್ಣನವರು ದಯವೇ ಧರ್ಮದ ಮೂಲ ಮತ್ತು ಸತ್ಯ ನುಡಿವುದೇ ಸ್ವರ್ಗ ಎಂದು ಹೇಳುವುದರ ಮೂಲಕ ಧರ್ಮ ಮತ್ತು ಸ್ವರ್ಗಗಳಿಗೆ ಹೊಸ ವ್ಯಾಖ್ಯಾನವನ್ನು ನೀಡಿದರು ಎಂದರು.

ನಿವೃತ್ತ ಪ್ರಾಧ್ಯಾಪಕಿ ಸಿ.ಜಿ.ಉಷಾದೇವಿ ಮಾತನಾಡಿ, ಅಕ್ಕಮಹಾದೇವಿಯವರ ಜೀವನ ಚರಿತ್ರೆ ಇಂದು ಸಮಸ್ಯೆಗಳನ್ನು ಎದುರಿಸುತ್ತಿರುವ ಎಲ್ಲಾ ಮಹಿಳೆಯರಿಗೆ ಆದರ್ಶವಾಗಿದೆ. ನೋವಿನಲ್ಲೂ ನಲಿವನ್ನು ಕಂಡು ಸಾಹಿತ್ಯ ಕ್ಷೇತ್ರ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಯೋಗಿಣಿ. ಕನ್ನಡ ಮಹಿಳಾ ಸಾಹಿತ್ಯದ ಶ್ರೀಮಂತಿಕೆಗೆ ಅಕ್ಕನ ಕಾಣಿಕೆ ಅಪಾರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರಂಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ಪಾರ್ವತಿ ಶಂಕರ್, ಮರಿಮಲ್ಲಪ್ಪ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ಅಧಿಕಾರಿ ಮಂಗಳ ಮುದ್ದುಮಾದಪ್ಪ, ಕಾರ್ಯದರ್ಶಿ ಶೈಲ ಸಿದ್ಧರಾಮಪ್ಪ, ಪುಷ್ಪ ಸುರೇಶ, ವಿಜಯಲಕ್ಷ್ಮಿ, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಪ್ರೌಢಶಾಲಾ ವತಿಯಿಂದ ವಿಶ್ವ ಮಾದಕ ವ್ಯಸನಿ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಯಿತು. ಸರಸ್ವತಿಪುರಂ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಸಿ.ಎಂ.ರವೀಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲೆ ಮುಖ್ಯೋಪಾಧ್ಯಾಯಿನಿ ಸಿ.ಪಿ.ನಿರ್ಮಲ, ಪ್ರಾಯೋಗಿಕ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಪ್ರೇಮಲತಾ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮೈಸೂರು,ಜೂ.27– 2023–24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ (www.sw.kar.nic.inನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನ. ಮಾಹಿತಿಗಾಗಿ www. sw.kar. nic.in ಅಥವಾ ದೂಸ: 08223–273128, 08223–273563 ಸಂಪರ್ಕಿಸಬಹುದು.



ಮೈಸೂರು ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು ಅವರ ಹುಟ್ಟುಹಬ್ಬದ ಅಂಗವಾಗಿ ಅವರನ್ನು ಸತೀಶ್, ಪುನೀತ್, ಮಾದೇವ್ ಕುಮಾರ್, ಶಿವಕುಮಾರ್, ಕೃಷ್ಣಚಾರಿ ಮತ್ತಿರರರು ಅಭಿನಂದಿಸಿದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

28.6.2023 ಬುಧವಾರ, ಮಳೆ ನಕ್ಷತ್ರ: ಆರಿದ್ರಾ 22.06.2023ರಿಂದ 7.07.2023
ಶ್ರೀ ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತಿಥಿ: ದಶಮಿ, ನಕ್ಷತ್ರ: ಚಿತ್ತ, ರಾಹುಕಾಲ: ಮಧ್ಯಾಹ್ನ 12ರಿಂದ 1.30ರವರೆಗೆ

- **ಶ್ರೀ ಚಂದ್ರಮೌಳೀಶ್ವರಸ್ವಾಮಿ ದೇವಸ್ಥಾನ ಚಾರಿಟಬಲ್ ಟ್ರಸ್ಟ್:** 81ನೇ ಜಯಂತ್ಯುತ್ಸವ–2023, 19ನೇ ಬ್ರಹ್ಮರಥೋತ್ಸವ, ಬೆಳಗ್ಗೆ 8.05 ರಿಂದ ಬ್ರಹ್ಮ ರಥೋತ್ಸವ, ಸಂಜೆ 6.30 ಗಂಟೆಗೆ ಡೋಲೋತ್ಸವ, ಶಯನೋತ್ಸವ, ಸ್ಥಳ: ಶ್ರೀಶಂಕರ ಪ್ರಾರ್ಥನಾ ಮಂದಿರ.
- **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** 'ಕಣ್ಣಿನ ಅಲರ್ಜಿ' ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿ ರಸ್ತೆ, ಹೆಲಿಪ್ಯಾಡ್ ಹತ್ತಿರ, ಆಲನಹಳ್ಳಿ, ಬೆಳಗ್ಗೆ 9.30 ರಿಂದ.
- **ಬನವಾಸಿ ತೋಟ :** ಮಾವಿನ ಹಣ್ಣಿನ ಸಂತೆ, ಸ್ಥಳ: ರಾಘವೇಂದ್ರಸ್ವಾಮಿ ಮಠದ ಹತ್ತಿರವಿರುವ ಅರಳಿಕಟ್ಟೆ (ದ.ರಾ. ಬೇಂದ್ರೆ ವೃತ್ತ), ಕುವೆಂಪುನಗರ, ಬೆಳಗ್ಗೆಯಿಂದ
- **ಮಹಾರಾಜ ಕಾಲೇಜು, ಮೈಸೂರು ವಿಶ್ವವಿದ್ಯಾನಿಲಯ, ಪಠ್ಯೇತರ ಚಟುವಟಿಕೆಗಳ ಸಮಿತಿ:** ಶ್ರೀಮತಿ ಪದ್ಮಜಾ ಪ್ರಸಾದ್ ಸ್ಮಾರಕ ಅಂತರ ಕಾಲೇಜು ಸಂಗೀತ ಸ್ಪರ್ಧೆ–2023, ಉದ್ಘಾಟನೆ: ಪಿಪಿಎಂಎಫ್ ಮ್ಯಾನೇಜಿಂಗ್ ಟ್ರಸ್ಟಿ ಎನ್.ಎನ್. ಪ್ರಸಾದ್, ಮುಖ್ಯ ಅತಿಥಿಗಳು: ಮೈಸೂರು ಆಕಾಶವಾಣಿ ಉದ್ಘೋಷಕರಾದ ಪ್ರೊ. ಮೈಸೂರು ಉಮೇಶ್, ಅಧ್ಯಕ್ಷತೆ: ಕಾಲೇಜು ಪ್ರಾಂಶುಪಾಲ ಪ್ರೊ.ಸಿ.ಎ.ಶ್ರೀಧರ್, ಉಪಸ್ಥಿತರು: ಆಡಳಿತಾಧಿಕಾರಿ ಪ್ರೊ.ವಿ.ಷಣ್ಮುಗಂ, ಸಂಚಾಲಕ ಪ್ರೊ.ಸಿ.ಈ.ಲೋಕೇಶ್, ಸ್ಥಳ: ಶತಮಾನೋತ್ಸವ ಭವನ, ಮಹಾರಾಜ ಕಾಲೇಜು, ಬೆಳಗ್ಗೆ 10.30ಕ್ಕೆ.
- **ಶ್ರೀಗುರು ರಾಘವೇಂದ್ರ ಸೇವಾ ಸಮಿತಿ:** ಪಂಡಿತ್ ಶ್ರೀಕಾಂತಾಚಾರ್ಯ ಮುಕ್ಕುಂದಿ ಅವರಿಂದ ಭಗವದ್ಗೀತೆ ಪ್ರವಚನ–ಅಧ್ಯಾಯ 10 ಕುರಿತು ಉಪನ್ಯಾಸ, ಸ್ಥಳ:ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯಲಕ್ಷ್ಮಿಪುರಂ ಸಂಜೆ 5ರಿಂದ.
- **ಮೈಸೂರು ವಿಶ್ವವಿದ್ಯಾನಿಲಯ ಸಂಜೆಕಾಲೇಜು, ಪಠ್ಯೇತರ ಚಟುವಟಿಕೆಗಳ ಸಮಿತಿ:** ಡಾ.ಬಿ.ಆರ್. ಅಂಬೇಡ್ಕರ್‌ರವರ 132ನೇ ಜನ್ಮ ದಿನಾಚರಣೆ ಸಮಾರಂಭ, ಉದ್ಘಾಟನೆ: ಚಾಮರಾಜನಗರ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಎಂ.ಆರ್. ಗಂಗಾಧರ್, ಅಧ್ಯಕ್ಷತೆ : ಕಾಲೇಜು ಪ್ರಿನ್ಸಿಪಾಲ್ ಪ್ರೊ ಹೆಚ್. ಸೋಮಶೇಖರಪ್ಪ, ಸ್ಥಳ: ಕೊಠಡಿ ಸಂಖ್ಯೆ 20, ಹೊಸ ಕಟ್ಟಡ, ವಿ.ವಿ. ಸಂಜೆ ಕಾಲೇಜು, ಸಂಜೆ 6ಕ್ಕೆ.
- **ಉತ್ತರಾದಿಮಠ, ರೋಗಮೋಚನ ಶ್ರೀ ಧನ್ವಂತರಿ ಸನ್ನಿಧಾನ:** ಪಂಡಿತ್ ಶ್ರೀಕಾಂತಾಚಾರ್ಯ ಮುಕ್ಕಂದಿ ಅವರಿಂದ ಭಗವದ್ಗೀತೆ ಪ್ರವಚನ–ಅಧ್ಯಾಯ 10 ಕುರಿತು ಉಪನ್ಯಾಸ, ಸ್ಥಳ: ರೋಗಮೋಚನ ಶ್ರೀ ಧನ್ವಂತರಿ ಸನ್ನಿಧಾನ ಮಠ, ಅಗ್ರಹಾರ, ಸಂಜೆ 6.30 ರಿಂದ.
- **ಕೋಟೆ ತ್ರಿನೇಶ್ವರ ದೇವಸ್ಥಾನ:** ಗಿರಿಜಾ ಕಲ್ಯಾಣ ಮಹೋತ್ಸವ, ಹಗಲು ರಾತ್ರಿ ಔಪಾಸನೆ, ಉಯ್ಯಾಲೋತ್ಸವ, ರಾತ್ರಿ ಉತ್ತರ ಬಾಗಿಲು ಶ್ರೀ ಆಂಜನೇಯ ಸ್ವಾಮಿಯವರ ದೇವಸ್ಥಾನದ ಅರ್ಚಕರಾದ ಜನಾರ್ಧನ ಶರ್ಮರವರ ಸೇವೆ, ಸ್ಥಳ: ದೇವಸ್ಥಾನ, ಕೋಟೆ ಆವರಣ.
- **ದಿಗಂಬರ ಜೈನ ಸಮಾಜ, ಪದ್ಮಶ್ರೀ ಜೈನ ಮಹಿಳಾ ಸಮಾಜ:** ಆಷಾಢ ಮಾಸದ ನಂದೀಶ್ವರ ಅಷ್ಟಾಹ್ನಿಕ ಪರ್ವ, ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕಿ ಡಾ.ಶಶಿರೇಖಾ ಅವರಿಂದ ವಿಷಯ: ಗಾಥ: 626ರಿಂದ 650 ಕುರಿತು ಉಪನ್ಯಾಸ, ಸ್ಥಳ: ಶ್ರೀ ಶಾಂತೀಶ್ವರಸ್ವಾಮಿ ಬಸದಿ (ಕೋಟೆ ಬಸದಿ), ಸಂಜೆ 6.45ರಿಂದ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಜಿ.ಎಸ್.ಎಸ್. ಯೋಗದ ಮಾತು, ಪ್ರಸ್ತುತಿ–ಡಿ. ಶ್ರೀಹರಿ, 6.40 ಪದಸಂಸ್ಕೃತಿ, ಪ್ರಸ್ತುತಿ– ಡಾ. ಶ್ರೀಧರ್ ಹೆಗಡೆ ಭದ್ರನ್, 7.15 ಭಾವಗೀತೆ–ಸುಲೋಚನ, ಎಂ.ಕೆ. ಜಯಶ್ರೀ, 9.05 ವಸುಧೈವ ಕುಟುಂಬಕಂ–ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ ಸಂದರ್ಭದಲ್ಲಿ ವಿಶೇಷ ಸರಣಿ ಕಾರ್ಯಕ್ರಮ, 9.10 ವೃತ್ತಿ ಮಾರ್ಗದರ್ಶನ–ಸಕ್ಕರೆ ತಂತ್ರಜ್ಞಾನ ವಿಷಯದಲ್ಲಿ ಇರುವ ಅಧ್ಯಯನ ಮತ್ತು ವೃತ್ತಿಪರ ಅವಕಾಶಗಳು ಕುರಿತು ಡಾ.ಎಂ.ಪಿ. ಮಹೋಹರ್ ಅವರೊದಿಗೆ ಮಾತುಕತೆ, 9.30 ಚಿತ್ರಗೀತೆ, 10.00 ಹಿಂದೂಸ್ಥಾನಿ ಸಂಗೀತ–ಪ್ರಭಾಕರ್ ದಾಖಡೆ–ವಯೋಲಿನ್ ವಾದನ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ

ಮಧ್ಯಾಹ್ನ: 12.30 ದೇವರನಾಮ–ರಘು ಆರ್., 1.00 ಪ್ರಗತಿ ಪಥ–ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳುನ್ನು ಕುರಿತ ಕಾರ್ಯಕ್ರಮ, 1.20 ಭಾವಗೀತೆಗಳು ಸಿ.ಎಸ್. ಲಕ್ಷ್ಮಿ, 1.30 ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 3.00 ಲಯ ಸಂಭ್ರಮ, ಪ್ರಸ್ತುತಿ–ಹೆಚ್.ಎಲ್. ಶಿವಶಂಕರ ಸ್ವಾಮಿ, 4.00 ಮಹಿಳಾರಂಗ–ಸ್ತ್ರೀ ಚೇತನ, ಭಾಗವಹಿಸುವವರು ಬೆಂಗಳೂರು ಮೆರೋ ರೈಲು ಚಾಲಕಿ ಅರ್ಪಿತಾ ಕಿಕ್ಕೇರಿ, ಪ್ರಸ್ತುತಿ– ಅಬ್ದುಲ್ ರಶೀದ್, 4.45 ಹಿಂದಿ ಪಾಠ, ಡಾ. ಎಸ್.ಪಿ.ವಿದ್ಯಕುಮಾರ್, 5.05 ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 6.55 ಕೃಷಿರಂಗ–ಕಿಸಾನ್‌ವಾಣಿ–ತೋಟಾಗಾಇಕಾ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳನ್ನು ಕುರಿತು ನೇರ ಫೋನ್ ಇನ್ ಕಾರ್ಯಕ್ರಮ. ಭಾಗವಹಿಸುವರು ಇಲಾಖೆಯ ಉಪ ನಿರ್ದೇಶಕರಾದ ಕೆ. ರುದ್ರೇಶ್ ನಡೆಸಿಕೊಡುತ್ತಾರೆ ಎನ್. ಕೇಶವಮೂರ್ತಿ, 9.30 ಹಿಂದೂಸ್ಥಾನಿ ಸಂಗೀತ–ಬರ್ಕತ್ ಆಲಿ ಖಾನ್–ಗಾಯನ, 10.00 ಜನಪದ ಸಂಗೀತ, 10.30 ಸವಿನೆನಪು


ಜು.1, 2ರಂದು 7ನೇ ಆವೃತ್ತಿಯ ಮೈಸೂರು ಲಿಟರೇಚರ್ ಉತ್ಸವ

ಎರಡು ದಿನಗಳ ಕಾಲ ಸಮಾಜದ ಪ್ರಮುಖ ದಿಗ್ಗಜರಿಂದ ಇಂಗ್ಲಿಷ್, ಕನ್ನಡದಲ್ಲಿ ನಾನಾ ವಿಚಾರಗಳ ಮಂಥನ




ಮೈಸೂರು ಲಿಟರರಿ ಫೋರಂ ಚಾರಿಟೆಬಲ್ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ ವತಿಯಿಂದ ಮೈಸೂರು ಲಿಟರೇಚರ್ ಫೆಸ್ಟ್‌ನ 7ನೇ ಆವೃತ್ತಿಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. (ಎಡದಿಂದ) ಫೋರಂನ ಖಜಾಂಚಿ ರೇಯಾನ್ ಎಫ್.ಇರಾನಿ, ಟ್ರಸ್ಟಿ ಸುಚಿತಾ ಸಂಜಯ್, ಉಪಾಧ್ಯಕ್ಷ ಸ್ಯಾಮ್ ಚೆರಿಯನ್ ಕುಂಬುಕಟ್ಟು, ಅಧ್ಯಕ್ಷೆ ಶುಭ ಸಂಜಯ್ ಅರಸ್, ಟ್ರಸ್ಟಿ ಕಿಟ್ಟಿ ಮಂದನಾ, ಕಾರ್ಯದರ್ಶಿ ತಂಕಂ ಪಣಕಲ್ ಮತ್ತು ಸದಸ್ಯರಾದ ಪೃಥ್ವಿ, ದಿವ್ಯ ಉಪಸ್ಥಿತರಿದ್ದರು.


ಪ್ರಮೋದಾದೇವಿ



ಚಂದ್ರಶೇಖರ ಕಂಬಾರ


ಶೆಹನ್ ಕರುಣಾತಿಲಕ


ಪೆರುಮಾಳ್ ಮುರುಗನ್



ಜೋಗಿ


ಜೆರ‍್ರಿ ಪಿಂಟೋ


ಡಾ. ನಾ.ಸೋಮೇಶ್ವರ


ಬಿ. ಜಯಶ್ರೀ


ಅಭಿಲಾಷ್ ಟೋಮಿ


ಜಯಂತ್ ಕಾಯ್ಕಿಣಿ


ಅಮೋಘ ವರ್ಷ


ವಿವಿಎಸ್ ಲಕ್ಷ್ಮಣ್


ಸುಧಾರಾಣಿ


ಪ್ರವೀಣ್ ಗೋಡ್ಖಿಂಡಿ

ಮೈಸೂರು,ಜೂ.27(ಜಿಎ)–ಮೈಸೂರು ಲಿಟರರಿ ಫೋರಂ ಚಾರಿಟಬಲ್ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ ವತಿಯಿಂದ ಮೈಸೂರು ಲಿಟರೇಚರ್ ಫೆಸ್ಟ್‌ನ ಏಳನೇ ಆವೃತ್ತಿಯನ್ನು ಜುಲೈ 1 ಹಾಗೂ 2ರಂದು ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷೆ ಶುಭ ಸಂಜಯ್ ಅರಸ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 1ರಂದು ಮಧ್ಯಾಹ್ನ 2 ಗಂಟೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ದೇಬ್ರಾಯ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ಕಂಬಾರ ಅವರು ಗೌರವ ಅತಿಥಿಗಳಾಗಿರುವರು ಎಂದರು.

ಎಂಜಿಬಿ ಸಮೂಹ ಸಂಸ್ಥೆಯ ಅಧ್ಯಕ್ಷ ಜಗನ್ನಾಥ ಶೆಣೈ ಉಪಸ್ಥಿತರಿರುವರು. ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ಸಿಇಓ ಸುಧನ್ವ ಧನಂಜಯ ಅವರು 'ದಿ ಬುಕ್ ಲೀಫ್' ಸುದ್ದಿಪತ್ರ ಬಿಡುಗಡೆ ಮಾಡಲಿದ್ದು, ರಘುಲಾಲ್ ಅಂಡ್ ಕೋ ಮಾಲೀಕರಾದ ಎನ್.ರಾಘವನ್ ಸ್ವೀಕರಿಸಲಿದ್ದಾರೆ. ಬಳಿಕ ಮಧ್ಯಾಹ್ನ **2.30ರಿಂದ ಸಂಜೆ 6.30 ರವರೆಗೆ** ಮತ್ತು ಜುಲೈ 2ರಂದು **ಬೆಳಿಗ್ಗೆ 9.30ರಿಂದ ಸಂಜೆ 6.30ರವರೆಗೆ** ಹೋಟೆಲ್‌ನ ಜ್ಯೋತಿ ಹಾಲ್ ಮತ್ತು ಗಾರ್ಡೇನಿಯಾದಲ್ಲಿ ವಿವಿಧ ವಿಷಯ ಕುರಿತು ಏಕಕಾಲದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಚರ್ಚೆ ಮತ್ತು ಸಂವಾದಗಳು ನಡೆಯಲಿವೆ ಎಂದು ತಿಳಿಸಿದರು.

ಫೆಸ್ಟ್‌ನಲ್ಲಿ ಅರ್ಥಶಾಸ್ತ್ರ, ಪರಿಸರ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ, ಪ್ರೀತಿ, ಸಣ್ಣ ಕಥೆಗಳು, ತೃತೀಯಲಿಂಗಿ, ಜನಪದ ಕಲಾವಿದರ ಜೀವನ. ಹೀಗೆ ಹಲವು ವಿಷಯಗಳ ಮೇಲೆ ಬೆಳಕು ಚೆಲ್ಲಲಾಗುತ್ತಿದ್ದು, ಸರ್ವರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಜು.1 ಜ್ಯೋತಿ ಹಾಲ್‌ನಲ್ಲಿ: 2.30ರಿಂದ 3.30ರವರೆಗೂ ಡಾ.ಬಿಬೇಕ್ ಡೆಬ್ರಾಯ್ ಇತಿಹಾಸ–ಪುರಾಣಗಳಿಂದ ಆಡಳಿತ ಪಾಠ(governance lessons from itihasa-puranas) ವಿಷಯ ಕುರಿತು ಮಾತನಾಡಲಿದ್ದಾರೆ. **3.30ರಿಂದ 4.30ರವರೆಗೂ** ಜೆರ‍್ರಿ ಪಿಂಟೊ, ಕೃಷ್ಣ ಮನವಲ್ಲಿ, ಕಣ್ಣನ ಸುಂದರಂ, ಪ್ರೀತಾ ರಾಜಾ ಕಣ್ಣನ್ ಮತ್ತು ಲಕ್ಷ್ಮಿ ಪಾಲೆಕಂಡ ಅವರು 'ಸಾಂಸ್ಕೃತಿಕ ಅಂತರಗಳ ನಿವಾರಣೆ', ಪ್ರಕಾಶನ, ಜಾನಪದ, ಐತಿಹಾಸಿಕ ದಂತಕಥೆಗಳು (bridg ing the cultural gap, publishing, folklore, historic legends) ಕುರಿತು ವಿಷಯ ಮಂಡಿಸಲಿದ್ದಾರೆ. **4.30ರಿಂದ 5.30ರವರೆಗೂ** 'ಲೇಖನಿ ಶಕ್ತಿಶಾಲಿಯೇ? ಸಾಂಸ್ಕೃತಿಕ ಮತ್ತು ಪ್ರತಿಭಟನೆ ರಾಜಕೀಯ'(is the pen mightier? politics of culture and defiance) ವಿಷಯ ಕುರಿತು ಪೆರುಮಾಳ್ ಮುರುಗನ್, ಕಣ್ಣನ್‌ಸುಂದರಂ ಮತ್ತು ರವಿ ಜೋಶಿ ಚರ್ಚಿಸಲಿದ್ದಾರೆ. **5.30ರಿಂದ 6.15ರವರೆಗೂ** ರುಜುತಾ ದಿವೇಕರ್ ಮತ್ತು ಯಾಮಿನಿ ಮುತ್ತಣ್ಣ 'ಆಹಾರ ಸೇವನೆ ಕಲೆಯ ಅಪವಿತ್ರ ಗೊಳಿಸುವಿಕೆ ಭಿಕ್ಷಾಂದೇಹಿ ಕೃಪಾವಲಂಬನಕರಿ ಮಾತಾ ಅನ್ನಪೂರ್ಣೇಶ್ವರಿ' (demystifying the art of eating well "bhikshaandehi krupa valam banakari maataa anna purnesh wari) ವಿಷಯ ವಿಚಾರ ಮಂಡಿಸಲಿದ್ದಾರೆ. ಇತ್ತ ಗಾರ್ಡೇನಿಯಾ ವೇದಿಕೆಯಲ್ಲಿ ಅಂದೇ ಮಧ್ಯಾಹ್ನ **3.30ರಿಂದ 5.30ರವರೆಗೂ** ಹಿರಿಯ ರಂಗಕರ್ಮಿ ಪ್ರಸನ್ನ ಅವರು ಬರೆದು ನಿರ್ದೇಶಿಸಿರುವ 'ಅಯೋಧ್ಯಾಕಾಂಡ' ನಾಟಕದ ಕುರಿತು ಅನುಷಾ ಶೆಟ್ಟಿ, ಸಿ.ಎಸ್.ಪದ್ಮಶ್ರೀ, ಪ್ರದೀಪ್ ಉಡುಪಿ, ರಾಜಲಕ್ಷ್ಮಿ, ಸುಂದರೇಶ್ ದೇವಪ್ರಿಯಾ ಮತ್ತು ಯದುಶ್ರೇಷ್ಠ ಅವರು ಚರ್ಚಿಸಲಿದ್ದಾರೆ.


ಬಿಬೇಕ್ ದೇಬ್ರಾಯ್

ಕಾರ್ಯಕ್ರಮದ ಪಟ್ಟಿ ಇಂತಿವೆ...

ಜು.2 ಜ್ಯೋತಿ ಹಾಲ್: ಬೆಳಗ್ಗೆ 10 ಗಂಟೆಯಿಂದ 11ರವರೆಗೆ ಖ್ಯಾತ ಮಾಜಿ ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್, ಆರ್.ಕೌಶಿಕ್ ಮತ್ತು ಕೃಷ್ಣಪ್ರಸಾದ್ ಅವರು '281 ಅಂಡ್ ಬಿಯಾಂಡ್' (281 and beyond) ವಿಷಯದಡಿ ಕ್ರಿಕೆಟ್‌ನ ಸಾಹಸ ಗಾಥೆಗಳ ಬಗ್ಗೆ ಮಾತನಾಡಲಿದ್ದಾರೆ. **11ರಿಂದ 12ರವರೆಗೂ** 'ಕಥೆಗಳಾಗಿ ಸಂಗ್ರಹಿಸಿ: ಪುರಾಣಗಳು, ಜೀವನ ಮತ್ತು ದಂತ ಕಥೆಗಳು'(store it as stories: capsuling myths, lives and legends) ವಿಷಯ ಕುರಿತು ಜೆರ‍್ರಿ ಪಿಂಟೋ, ಅರ್ಷಿಯಾ ಸತ್ತಾರ್ ಚರ್ಚಿಸಲಿದ್ದಾರೆ. **12ರಿಂದ 1.00ವರೆಗೂ** 'ಬುಕರ್ ಪ್ರಶಸ್ತಿ ಲೇಖಕರ 'ಕಣ್ಣೀರಿನ ದ್ವೀಪದಿಂದ ಸಂವಹನದ ವೈರುಧ್ಯಗಳು(from the tear drop island with wit, violence and magic) ಎಂಬ ವಿಷಯದ ಬಗ್ಗೆ ಶ್ರೀಲಂಕಾದ ಬರಹಗಾರ, 2022ರ ಬುಕರ್ ಪ್ರಶಸ್ತಿ ವಿಜೇತರಾದ ಶೆಹನ್ ಕರುಣಾತಿಲಕ ಮತ್ತು ದೀಪ್ತಿ ಕೋಟಿ ಯಾನ್ ಮಾತನಾಡಲಿದ್ದಾರೆ. ಮಧ್ಯಾಹ್ನ **1 ಗಂಟೆಯಿಂದ 2ರವರೆಗೂ** ಸಂವಹನ ಪ್ರಣಯ ಮತ್ತು ಬ್ರ್ಯಾಂಡಿಂಗ್‌ನಲ್ಲಿ ವ್ಯತಿರಿಕ್ತೆ(contrast in communi cations romance and branding) ವಿಷಯದ ಬಗ್ಗೆ ಲೇಖಕ ದುರ್ಜೋಯ್ ದತ್ತಾ ಮತ್ತು ಲೇಖಕಿ ಮಿಲನ್ ವೋಹರಾ ಸಂವಾದ ನಡೆಸಲಿದ್ದಾರೆ.

ನಂತರ **2 ಗಂಟೆಯಿಂದ 3ರವರೆಗೂ** 'ಅನಿರೀಕ್ಷಿತ ಕ್ಷೇತ್ರಗಳಿಂದ ಅಸಾಮಾನ್ಯ ಕಥೆಗಳ'(uncommon tales from unexpected realms) ಬಗ್ಗೆ ಲೇಖಕರಾದ ಡಾ.ಅರುಣ್ ಕೃಷ್ಣನ್, ಡಾ.ಶಿವಶಾಸ್ತ್ರೀ, ಕಾಮಿನಿ ದಂಡಪಾಣಿ, ಗಾಯತ್ರಿ ಮತ್ತು ವಸುಧೇಂದ್ರ ಮಾತನಾಡಲಿದ್ದಾರೆ. **3ರಿಂದ 3.30ರವರೆಗೂ** ಲೇಖರಾದ ರುಗ್ಮಣಿ ಪ್ರಭಾಕರ್, ಸಿದ್ಧಾರ್ಥ್ ಪ್ರಕಾಶ್, ಪ್ರತಿಮಾ ರಾವ್, ನಿಲಂಜನ್ ಚೌಧರಿ, ಆರ್.ಆರ್.ಚೆರ್ಲಾ, ಕಲ್ಯಾಣರಾಮನ್ ದುರ್ಗಾದಾಸ್ ಮತ್ತು ಮುರಳಿ ಮೂರ್ತಿ ಅವರು 'ದೀರ್ಘ ಕಥೆಯನ್ನು ಚಿಕ್ಕದಾಗಿಸಲು, ಸಂಕಲನದ ರಚನೆ(to cut a long story short the making of an antho logy) ಹೇಗೆ ಎಂಬುದರ ಕುರಿತು ತಿಳಿಸಲಿದ್ದಾರೆ. **3.30ರಿಂದ 4.15ರವರೆಗೂ** 'ಹಳೆಯ ಮತ್ತು ನಿರ್ಭೀಡ ಪೀಳಿಗೆಯಿಂದ ಮಾಗಿದ ಪಾಠಗಳು'(lessons in ageing from the older and bolder generation) ಎಂಬ ವಿಷಯದ ಬಗ್ಗೆ ಡಾ.ಶಿಲ್ಪಾ ಅವರೆಬೆಲ್, ಲೇಖಕರಾದ ಹೇಮಾ ಜೈರಾಮ್, ನಿಧಿ ಚಾವ್ಲಾ ಮತ್ತು ರೇಷ್ಮಿ ಚಕ್ರವರ್ತಿ ಸಂವಾದ ನಡೆಸಲಿದ್ದಾರೆ. ಮೈಸೂರಿನ ಯುವ ಕವಿಗಳಾದ ಅಮೂಲ್ಯ ಹಿರೇಮಠ್, ಅಪೂರ್ವ ಬಂಗಲೆ, ಅನನ್ಯ ಡಿಗಾವಿ, ಸಂಗೀತ ಆಲ್ವಾರ್, ಸಯೀಮಾ ಸೈಯದ್ ಮತ್ತು ತನಿಷ್ಕ್ ಕಿತ್ತನ್ನೇ ಅವರು 'ಪದ್ಯಗಳಲ್ಲಿ ಭಾವ ಮತ್ತು ಛಂದಸ್ಸಿನಲ್ಲಿ ಉತ್ಸಾಹ(emotion in verses and passion in Rhyme young poets of mysore) ಕುರಿತು ಚರ್ಚಿಸಲಿದ್ದಾರೆ.

4.45ರಿಂದ 5.15ರವರೆಗೂ 'ಸಹಸ್ರಮಾನದ ಮಹಿಳೆ ಝೇಂಕಾರ ಶಬ್ದಕ್ಕಿಂತ ಮಿಗಿಲಾ?'(is the millennial woman more than a buzz word?) ಎಂಬುದರ ಬಗ್ಗೆ ಸ್ಥಾಪಕ ಸ್ಟ್ರೆಚಿಂಗ್ ಗೋಟ್ಸ್ ಸಂಸ್ಥೆಯ ಸಂಸ್ಥಾಪಕಿ ಪ್ರೀತಿ ಮರೋಳಿ ಮತ್ತು ಲೇಖಕಿ ಮೈಥಿಲಿ ರಾವ್ ಅವರು ತಿಳಿಸಿಕೊಡಲಿದ್ದಾರೆ. ನಂತರ ಕಡೆಯದಾಗಿ ಭಾರತೀಯ ನೌಕಾಧಿಕಾರಿ ಸಿಡಿಆರ್ ಅಭಿಲಾಷ್ ಟೋಮಿ ತಮ್ಮ ನವಿರೇಳಿಸುವ ಕಡಲಯಾನದ ರೋಚಕ ಅನುಭವವನ್ನು (sailing the seven seas, bravo commander)ಹಂಚಿಕೊಳ್ಳಲಿದ್ದಾರೆ.

ಗಾರ್ಡೇನಿಯಾ ವೇದಿಕೆ: ಮತ್ತೊಂದೆಡೆ ಹೋಟೆಲ್‌ನ ಗಾರ್ಡೇನಿಯಾ ವೇದಿಕೆಯಲ್ಲಿ **ಬೆಳಗ್ಗೆ 9.30ರಿಂದ 10ರವರೆಗೂ** ಹೆಮ್ಮನಹಳ್ಳಿಯ ಶ್ರೀಮಹಾಲಿಂಗೇಶ್ವರ ನಾಟಕ ಮಂಡಳಿಯ ಕಲಾವಿದರು ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. **10ರಿಂದ 10.30ರವರೆಗೂ** ನಿರ್ದೇಶಕ ಅಮೋಘವರ್ಷ ಅವರು ಪುನೀತ್‌ರಾಜ್‌ಕುಮಾರ್ ಅವರೊಡನೆ ಗಂಧದಗುಡಿಯ ಚಿತ್ರೀಕರಣದಲ್ಲಿ ಕಾಡಿನಲ್ಲಾದ ಅನುಭವವನ್ನು ಮೆಲುಕು ಹಾಕಲಿದ್ದಾರೆ. ನಂತರ **10.30ರಿಂದ 11.30ರವರೆಗೂ** ನಾಡಿನ ಹಿರಿಯ ಸಾಹಿತಿ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ್ ಕಂಬಾರ, ರಂಗಕರ್ಮಿ ಬಿ.ಜಯಶ್ರೀ ಮತ್ತು ಪ್ರೀತಿ ನಾಗರಾಜ್ ಅವರು 'ಜ್ಞಾನಪೀಠಕ್ಕೆ ಜಾನಪದದ ಅರಿವಿನ ಮೆರುಗು' ವಿಷಯ ಬಗ್ಗೆ ಚರ್ಚಿಸಲಿದ್ದಾರೆ. **11.30ರಿಂದ 12.30ರವರೆಗೂ** ಲೇಖಕರಾದ ಶಿವಾನಂದ ಕಳವೆ, ಪರಶುರಾಮೇಗೌಡ, ಎಚ್.ಬಿ.ಇಂದ್ರಕುಮಾರ್ ಮತ್ತು ನಾಗೇಶ್ ಹೆಗ್ಡೆ ಅವರು 'ಹಿಡಿದಿದ್ದು ಲೇಖನಿ, ನಡೆದಿದ್ದು ಪರಿಸರದೆಡೆಗೆ, ಕಾಡುಹಕ್ಕಿಗೇಕೆ ಬಿರುದು ಸನ್ಮಾನ' ವಿಷಯ ಬಗ್ಗೆ ಸಂವಾದ ನಡೆಸಲಿದ್ದಾರೆ.

ನಂತರ 12.30ರಿಂದ 1.30ರವರೆಗೂ ಪರಸ್ಪರ: ಸಾಹಿತಿ ಜಯಂತ್ ಕಾಯ್ಕಿಣಿ ಮತ್ತು ಬರಹಗಾರ ವಿವೇಕ್ ಶಾನಭಾಗ್ ಸಂವಾದ ನಡೆಸಲಿದ್ದಾರೆ. **1.30ರಿಂದ 2.30ರವರೆಗೂ** 'ಜೋಳಿಗೆ ತುಂಬಿ ಸುರಿಯುವ ಜೋಗಿಯವರ ಬಹು ಮುಖ ಬರಹಗಳೊಂದಿಗೆ ನೀಲಿಕುರುಂಜಿ ನರುಗಂಪು' ಕುರಿತು ಲೇಖಕ ಜೋಗಿ ಅವರೊಂದಿಗೆ ಚರ್ಚೆ ನಡೆಯಲಿದೆ. **2.30ರಿಂದ 3.30ರವರೆಗೂ** ಬರಹಗಾರ ಅಬ್ದುಲ್ ರಶೀದ್, ಯಕ್ಷಗಾನ ಗಾಯಕ ಜಬ್ಬರ್ ಸಮೋ, ನಿವೃತ್ತ ಶಿಕ್ಷಕ ಮೊಹಮ್ಮದ್ ಕಲೀಮುಲ್ಲಾ ಮತ್ತು ಸೈಯದ್ ಇಸಾಕ್ ಅವರು 'ಅಪೂರ್ವ ಕಾರ್ಯಕ್ಷೇತ್ರದಲ್ಲಿ ಅನನ್ಯ ವ್ಯಕ್ತಿಗಳು' ವಿಷಯದ ಬಗ್ಗೆ ಸಂವಾದ ನಡೆಸಲಿದ್ದಾರೆ. ನಂತರ **3.30ರಿಂದ 4.15ರವರೆಗೂ** ಥಟ್ ಅಂತ ಹೇಳಿ ಖ್ಯಾತಿಯ ಡಾ.ನಾ. ಸೋಮೇಶ್ವರ ಅವರು 'ರಸಪ್ರಶ್ನೆಯಲ್ಲಿ ಸಾಹಿತ್ಯ ಸೇವೆ'ಯ ಬಗ್ಗೆ ತಿಳಿಸಿಕೊಡಲಿದ್ದಾರೆ. **4.15ರಿಂದ 5ರವರೆಗೂ** ನಟಿ ಸುಧಾರಾಣಿ ಅವರೊಂದಿಗೆ ಪೂರ್ಣಿಮಾ ಮಾಳಗಿಮನಿ, ಧರ್ಮೇಂದ್ರಕುಮಾರ್ ವಿಶೇಷ ಸಂವಾದ ನಡೆಸಲಿದ್ದಾರೆ. ಅಂದು ಅಂತಿಮವಾಗಿ ಪ್ರವೀಣ್ ಗೋಡ್ಖಿಂಡಿ ಅವರು ಸಮಾಜದ ಪುಟಗಳ ಅಂಚಿನಲ್ಲಿ ಗೀಚಿದ ಕತೆಗಳು ವಿಷಯದ ಬಗ್ಗೆ ಚರ್ಚಿಸಲಿದ್ದಾರೆ.

ಜುಲೈ 3ರಿಂದ ಬಜೆಟ್ ಅಧಿವೇಶನ: ಆಯ್ಕೆಯಾಗದ ವಿರೋಧ ಪಕ್ಷದ ನಾಯಕ

ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಬಿಜೆಪಿ ಸಜ್ಜು

ಬೆಂಗಳೂರು: ಜುಲೈ 3ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು.7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷ ಬಿಜೆಪಿ, ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ 5 ಭರವಸೆಗಳ ಜಾರಿ ವಿಳಂಬ, ಹಿಂದಿನ ಬೊಮ್ಮಾಯಿ ಜಾರಿಗೊಳಿಸಿದ್ದ ಹಲವು ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿದೆ. ಜು.3ರಂದು ಆರಂಭವಾಗಲಿರುವ ಅಧಿವೇಶನ ಜುಲೈ 14ರಂದು ಕೊನೆಗೊಳ್ಳಲಿದೆ. ಮೂಲಗಳ ಪ್ರಕಾರ ಸದನದ ಒಳಗೆ ಮತ್ತು ಹೊರಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮುಂದಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ವಿಧಾನಸೌಧದ ಹೊರಗೆ ಧರಣಿ ನಡೆಸಲು ಯೋಜಿಸುತ್ತಿದ್ದಾರೆ. ಬಿಜೆಪಿ ಶಾಸಕರು ಮತ್ತು ಎಂಎಲ್‌ಸಿಗಳು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಲು ತಮ್ಮ ಅಸ್ತ್ರಗಳನ್ನು ಸಜ್ಜುಗೊಳಿಸುತ್ತಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಜಾರಿ ವಿಳಂಬದ ಬಗ್ಗೆ ತಮ್ಮ ಗಮನ ಹರಿಸಲಾಗುವುದು. ಚುನಾವಣೆಯ ಮೊದಲು, ಕಾಂಗ್ರೆಸ್ ಎಲ್ಲರಿಗೂ ಉಚಿತ ಎಂದು ಘೋಷಿಸಿತು. ಆದರೆ ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದು ಯೋಜನೆಗೂ ಷರತ್ತುಗಳನ್ನು ಸೇರಿಸುತ್ತಿದ್ದಾರೆ. ನಾವು ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ ಎಂದು ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯ ಪಠ್ಯಪುಸ್ತಕಗಳಿಂದ ಕೆಲವು ಅಧ್ಯಾಯಗಳನ್ನು ಹಿಂಪಡೆಯಲು ಅವರು ನಿರ್ಧರಿಸಿದ್ದಾರೆ. ಈ ಸಂಬಂಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತೇವೆ ಎಂದರು.

ಟೊಮೆಟೊ ಬೆಲೆ ಏರಿಕೆ ತಾತ್ಕಾಲಿಕ, ಶೀಘ್ರದಲ್ಲೇ ದರ ಇಳಿಕೆಯಾಗಲಿದೆ

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿಗೂ ಹೆಚ್ಚಾಗಿದ್ದು, ಇದು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಇದು ಹೆಚ್ಚು ಹಾಳಾಗುವ ವಸ್ತುವಾಗಿದೆ. ಹಠಾತ್ ಮಳೆ ಬೀಳುವ ಪ್ರದೇಶಗಳಲ್ಲಿ ಟೊಮೆಟೊ ಸಾಗಾಟದ ಮೇಲೆ ಪರಿಣಾಮ ಬೀರುತ್ತದೆ. ಇದು ತಾತ್ಕಾಲಿಕ ಸಮಸ್ಯೆ ಶೀಘ್ರದಲ್ಲೇ ಟೊಮೆಟೊ ಬೆಲೆ ಇಳಿಕೆಯಾಗಲಿದೆ. ಈ ಸಮಯದಲ್ಲಿ ಪ್ರತಿ ವರ್ಷ ಟೊಮೆಟೊ ಬೆಲೆ ಏರಿಕೆಯಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್‌ಕುಮಾರ್ ಸಿಂಗ್ ಹೇಳಿದ್ದಾರೆ.

ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ಸದ್ಯ ಶತಕದ ಗಡಿ ದಾಟಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟೊಮೆಟೊ ಬೆಲೆ ನೂರು ರೂಪಾಯಿ ಮುಟ್ಟಿದೆ. ಕಳೆದ ವಾರ 40–50 ರೂಪಾಯಿ ಆಸುಪಾಸಿನಲ್ಲಿದ್ದ ಟೊಮೆಟೊ ಬೆಲೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ.

ದೇಶದ ನಾಲ್ಕು ಮಹಾನಗರಗಳಾದ, ದೆಹಲಿಯಲ್ಲಿ



ಟೊಮೆಟೊ ಬೆಲೆ ಕೆಜಿಗೆ 60 ರೂ., ಮುಂಬೈ ಕೆಜಿಗೆ 42 ರೂ., ಕೋಲ್ಕತ್ತಾ ಕೆಜಿಗೆ 75 ರೂ. ಮತ್ತು ಚೆನ್ನೈನಲ್ಲಿ ಕೆಜಿಗೆ 67 ರೂ. ಇದೆ. ಇತರ ಪ್ರಮುಖ ನಗರಗಳ ಪೈಕಿ ಬೆಂಗಳೂರಿನಲ್ಲಿ ಟೊಮೆಟೊ ಕೆಜಿಗೆ 52 ರೂ., ಜಮ್ಮುವಿನಲ್ಲಿ 80 ರೂ., ಲಖನೌದಲ್ಲಿ ಕೆಜಿಗೆ ರೂ. 60, ಶಿಮ್ಲಾದಲ್ಲಿ ರೂ. 88, ಭುವನೇಶ್ವರದಲ್ಲಿ ರೂ. 100 ಮತ್ತು ರಾಯ್ಪುರದಲ್ಲಿ ರೂ. 99 ರೂಪಾಯಿ.

ಇಲಾಖೆಯ ಅಂಕಿಅಂಶಗಳ ಪ್ರಕಾರ ಗೋರಖ್‌ಪುರ(ಉತ್ತರ ಪ್ರದೇಶ) ಮತ್ತು ಬಳ್ಳಾರಿ(ಕರ್ನಾಟಕ)ಯಲ್ಲಿ ಅತೀ ಹೆಚ್ಚು ಅಂದರೆ ಒಂದು ಕೆಜಿಗೆ 122 ರೂಪಾಯಿಗೆ ಟೊಮೆಟೊ ಮಾರಾಟವಾಗಿದೆ.

ಸಂಜೆ ವೇಳೆ ನಮ್ಮ ಕ್ಲಿನಿಕ್ ಸೇವೆ ಕಲ್ಪಿಸಿ

● ಅಧಿಕಾರಿಗಳಿಗೆ ಆರೋಗ್ಯ ಸಚಿವರ ಸಲಹೆ ● ಕೂಲಿನಾಲಿ ಮಾಡುವವರಿಗೆ ಇದರಿಂದ ಅನುಕೂಲ



ಮೈಸೂರು, ಜೂ.27(ಎಸ್‌ಬಿಡಿ)– 'ನಮ್ಮ ಕ್ಲಿನಿಕ್'ಗಳಲ್ಲಿ ಸಂಜೆ ವೇಳೆ ಸೇವೆ ಕಲ್ಪಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ಜಿಲ್ಲಾ ಪಂಚಾಯ್ತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಮಂಗಳವಾರ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಮ್ಮ ಕ್ಲಿನಿಕ್‌ಗಳ ಕಾರ್ಯ ನಿರ್ವಹಣೆ ಹಾಗೂ ಚಿಕಿತ್ಸೆ ಪಡೆದವರ ಅಂಕಿಅಂಶಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ನೀಡಿದ ಮಾಹಿತಿ ಅವಲೋಕಿಸಿ ಹೀಗೆ ಹೇಳಿದರು.

'ನಮ್ಮ ಕ್ಲಿನಿಕ್'ಗಳು ಸದ್ಯ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಕಾರ್ಯ ನಿರ್ವಹಿಸುತ್ತಿವೆ. ಈ ವೇಳೆ ಕಾರ್ಮಿಕರು ಕೆಲಸಕ್ಕೆ ಹೋಗಿರುತ್ತಾರೆ. ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಆಸ್ಪತ್ರೆಗೆ ಹೋಗುವುದಿಲ್ಲ. ಹಾಗಾಗಿ ಮಧ್ಯಾಹ್ನ 12ರಿಂದ ರಾತ್ರಿ 8 ಗಂಟೆವರೆಗೆ ಸೇವೆ ಕಲ್ಪಿಸಿದರೆ ದುಡಿಯುವ ವರ್ಗಕ್ಕೆ ಅನುಕೂಲವಾಗಲಿದೆ. ಮುಖ್ಯವಾಗಿ ನಗರ ಪ್ರದೇಶದಲ್ಲಿ ಈ ಸೇವೆ ಅಗತ್ಯವಿದೆ. ಸಹಜವಾಗಿ ಸಂಜೆ ವೇಳೆಯೇ ಖಾಸಗಿ ಕ್ಲಿನಿಕ್‌ಗಳಲ್ಲಿ ಹೆಚ್ಚು ರೋಗಿಗಳಿರುತ್ತಾರೆ. ಹಾಗಾಗಿ ನಮ್ಮ ಕ್ಲಿನಿಕ್‌ಗಳಲ್ಲಿ ಸಂಜೆ ಸೇವೆ ಆರಂಭಿಸಿ ನೋಡಿ ಎಂದು ತಿಳಿಸಿದರು.

3 ತಾಲೂಕು ಸುಧಾರಿಸಬೇಕು: ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು ಹಾಗೂ ತಿ.ನರಸೀಪುರ ತಾಲೂಕುಗಳಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಬಹಳ ಹಿಂದುಳಿದಿದೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಿದರೆ ಅವರೇಕೆ ಬೇರೆ ಕಡೆ ಹೋಗುತ್ತಾರೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಗಮನ ಹರಿಸಬೇಕು. ಈ ಮೂರು ತಾಲೂಕುಗಳಲ್ಲಿ ತ್ವರಿತವಾಗಿ ಸುಧಾರಣೆಯಾಗಬೇಕು ಎಂದು ಸೂಚನೆ ನೀಡಿದರು.

ಮೈಸೂರು ಅಗ್ರಗಣ್ಯವಾಗಬೇಕು: ಮೈಸೂರು ಅಭಿವೃದ್ಧಿ ಹೊಂದಿರುವ ಜಿಲ್ಲೆ ಐತಿಹಾಸಿಕ, ಪಾರಂಪರಿಕ ಹಿನ್ನೆಲೆ ಜೊತೆಗೆ ಪ್ರಗತಿಪರ ಆಲೋಚನೆ ಒಳಗೊಂಡಿದೆ. ರಾಜ್ಯ ಮಟ್ಟದಲ್ಲಿ ಮೈಸೂರು ಜಿಲ್ಲೆ ಅಗ್ರ ಸ್ಥಾನದಲ್ಲಿರಬೇಕು. ಇದಕ್ಕೆ ಪೂರಕವಾದ ವಾತಾವರಣವಿದೆ. ಅದರಲ್ಲೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಹೋಲಿಕೆ ಮಾಡಿ ನೋಡಬಾರದು. ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕಾರ್ಯಕ್ಷಮತೆ ಹೊಂದಿರುವ ತಮಿಳುನಾಡು, ಕೇರಳದಂತಹ ರಾಜ್ಯಗಳ ಮಟ್ಟದಲ್ಲಿ ಮೈಸೂರಿನಲ್ಲಿ ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸೋಣ ಎಂದರು.

215 ಅಪೌಷ್ಟಿಕ ಮಕ್ಕಳು: ಜಿಲ್ಲೆಯಲ್ಲಿ 2895 ಅಂಗನವಾಡಿಗಳಲ್ಲಿ 149386 ಮಕ್ಕಳು ದಾಖಲಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಸಾಧಾರಣ ಕಡಿಮೆ ತೂಕವುಳ್ಳ 4919 ಮಕ್ಕಳನ್ನು ಗುರುತಿಸಿದ್ದು, 215 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಮೈಸೂರಿನ ಚೆಲುವಾಂಬ ಆಸ್ಪತ್ರೆ, ಹೆಚ್.ಡಿ.ಕೋಟೆ, ನಂಜನಗೂಡು ಹಾಗೂ ತಿ.ನರಸೀಪುರದಲ್ಲಿರುವ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರ(ಎನ್‌ಆರ್‌ಸಿ)ಗಳಲ್ಲಿ 50 ಮಕ್ಕಳನ್ನು ಪ್ರಸಕ್ತ ಸಾಲಿನಲ್ಲಿ ದಾಖಲು ಮಾಡಿಕೊಂಡು ಆರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಸಮರ್ಪಕವಾಗಿ ಗುರುತಿಸುವಲ್ಲಿ ವಿಫಲರಾಗಿದ್ದೀರಿ ಎನ್ನಿಸುತ್ತದೆ. ನೀವು ಈ ಬಗ್ಗೆ ಸಮರ್ಪಕ ಮಾಹಿತಿ ನೀಡಿಲ್ಲ. ಮಕ್ಕಳ ಆರೋಗ್ಯ ವಿಚಾರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಅಪೌಷ್ಟಿಕತೆಯಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಜತೆಗೆ ಗುಣಮಟ್ಟದ ಪೌಷ್ಟಿಕ ಆಹಾರ ಕೊಡಬೇಕು. ಎನ್‌ಆರ್‌ಸಿಯಿಂದ ಹೊರಹೋದ ನಂತರ ಆ ಮಕ್ಕಳ ಸ್ಥಿತಿ ಗಮನಿಸಬೇಕು. ಜಿಪಂ ಸಿಇಓ, ಮಹಿಳಾ ಮಕ್ಕಳು ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆ ಮಾಡಿ ಅಪೌಷ್ಟಿಕತೆ ನಿವಾರಣೆಗೆ ಪರಿಣಾಮಕಾರಿ ಕ್ರಮ ಕೈಗೊಳಬೇಕೆಂದು ಸೂಚಿಸಿದರು.

ಕಾರ್ಯಕ್ಷಮತೆ ಬಗ್ಗೆ ಬೇಸರ: ಜಿಲ್ಲೆಯಲ್ಲಿ 33 ಲಕ್ಷ ಜನಸಂಖ್ಯೆಯಿದ್ದು, ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 13.13 ಲಕ್ಷ ಹೊರರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 55 ಸಾವಿರ ಮಂದಿಯನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗಿದೆ. 13.30 ಲಕ್ಷ ರೋಗಿಗಳನ್ನು ಲ್ಯಾಬ್ ಟೆಸ್ಟ್‌ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ತಿಳಿಸಿದರು. ಈ ವೇಳೆ ತಾಲೂಕುವಾರು ಅಂಕಿಅಂಶ ಅವಲೋಕಿಸಿದ ಸಚಿವರು, ಪಿರಿಯಾಪಟ್ಟಣ ತಾಲೂಕಿನಲ್ಲಿ ರೋಗಿಗಳ ಸಂಖ್ಯೆ ಕಡಿಮೆ ಇದೆ. ಎಲ್ಲಾ ರೀತಿಯ ಸೌಲಭ್ಯಗಳಿದ್ದರೂ ಲ್ಯಾಬ್ ಟೆಸ್ಟ್‌ಗಳನ್ನೂ ಮಾಡದಿರಲು ಕಾರಣವೇನು ಎಂದು ಪ್ರಶ್ನಿಸಿದರು. ಅದಕ್ಕೆ ತಾಲೂಕು ವೈದ್ಯಾಧಿಕಾರಿ ತಾಲೂಕು ಆಸ್ಪತ್ರೆಯಲ್ಲಿ 6 ತಿಂಗಳಿಂದ ಪ್ರಸೂತಿ ತಜ್ಞರು ಹಾಗೂ ಅರವಳಿಕೆ ತಜ್ಞರಿಲ್ಲದ ಕಾರಣ ರೋಗಿಗಳು ಕೆ.ಆರ್.ನಗರ ಮತ್ತು ಮಡಿಕೇರಿ ಆಸ್ಪತ್ರೆಗೆ ಹೋಗುತ್ತಾರೆ ಮಾಹಿತಿ ನೀಡಿದರು. ಈ ವೇಳೆ ಕೂಡಲೇ ಅಗತ್ಯ ವೈದ್ಯರನ್ನು ನೇಮಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸಚಿವರು ಸೂಚಿಸಿದರು.

ತಾಯಿ–ಶಿಶುಗಳ ಸಾವು

ಕಳೆದ 2022–23ನೇ ಸಾಲಿನಲ್ಲಿ 36,222 ಹೆರಿಗೆಗಳಾಗಿವೆ. ಪ್ರಸಕ್ತ ಸಾಲಿನ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ 6 ಸಾವಿರಕ್ಕೂ ಹೆಚ್ಚು ಹೆರಿಗೆಗಳಾಗಿದ್ದು ಮೂವರು ತಾಯಂದಿರು ಹಾಗೂ 60 ಶಿಶುಗಳು ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಹೆರಿಗೆಯಾಗಿರುವ ಪ್ರಕರಣ ಒಂದೂ ವರದಿಯಾಗಿಲ್ಲ. ಪ್ರಸಕ್ತ ತ್ರೈಮಾಸಿಕದಲ್ಲಿ 4840 ಗರ್ಭಿಣಿಯರು ಪ್ರಸವ ಪೂರ್ವ ನೋಂದಾವಣಿ ಮಾಡಿಕೊಂಡಿದ್ದು, ಇವರಲ್ಲಿ 1494 ಹೆಚ್ಚಿನ ಅಪಾಯದ ಗರ್ಭಧಾರಣೆ(ಹೆಚ್‌ಆರ್‌ಪಿ) ಪ್ರಕರಣವಾಗಿ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ತಾಯಿ–ಮಕ್ಕಳ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಎಲ್ಲಾ ಆಸ್ಪತ್ರೆಗಳಿಗೂ ಅಗತ್ಯ ಸೌಲಭ್ಯ ನೀಡಿದ್ದರೂ ತಾಯಿ ಮತ್ತು ಶಿಶುಗಳ ಮರಣ ತಪ್ಪಿಸಲು ಏಕೆ ಸಾಧ್ಯವಾಗಿಲ್ಲ. ಹೆರಿಗೆಗೂ ಮುನ್ನ ಹಾಗೂ ಹೆರಿಗೆಯ ನಂತರ ತಾಯಂದಿರು ರಕ್ತ ಹೀನತೆಯಿಂದ ಬಳಲುತ್ತಿರುವುದರ ಬಗ್ಗೆ ಮಾಹಿತಿ ಇರಬೇಕು. ಆಶಾ ಕಾರ್ಯಕರ್ತೆಯರು ಗರ್ಭಿಣಿ ಹಾಗೂ ಬಾಣಂತಿಯರ ಮನೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಬೇಕು. ಹೆಚ್‌ಆರ್‌ಪಿ ಪ್ರಮಾಣ ಶೇ.15ಕ್ಕಿಂತ ಕಡಿಮೆ ಇರಬೇಕು. ಆದರೆ ಮೈಸೂರು ಜಿಲ್ಲೆಯಲ್ಲಿ ಶೇ.24ರಷ್ಟಿದೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಹುಣಸೂರು ಆಸ್ಪತ್ರೆಗೆ ಭೇಟಿ: ಹುಣಸೂರು ಆಸ್ಪತ್ರೆಯಲ್ಲಿ ಹೆರಿಗೆ ಸಂಖ್ಯೆ ಕಡಿಮೆ ಇರುವ ಬಗ್ಗೆ ಸಚಿವರು ಪ್ರಶ್ನಿಸಿದಾಗ ಹೊಸ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದ್ದು, ಈಗಿರುವ ಹಳೆ ಕಟ್ಟಡದಲ್ಲಿ ನೀರು, ವಿದ್ಯುತ್ ಇನ್ನಿತರ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲ ಎಂದು ತಾಲೂಕು ವೈದ್ಯಾಧಿಕಾರಿಗಳು ತಿಳಿಸಿದರು. ಈ ವೇಳೆ ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಪಡೆದ ಸಚಿವರು, 2018ರಲ್ಲಿ 25 ಕೋಟಿ ರೂ. ಅಂದಾಜು ವೆಚ್ಚದಡಿ ಆರಂಭಿಸಲಾದ ಕಾಮಗಾರಿ ಇನ್ನೂ ಮುಗಿದಿಲ್ಲ. ಪರಿಷ್ಕೃತ ಅಂದಾಜನ್ನು 30 ಕೋಟಿಗೆ ಏರಿಕೆ ಮಾಡಿಕೊಂಡಿದ್ದಲ್ಲದೆ ಇನ್ನೂ 9 ಕೋಟಿ ಬೇಕಾಗುತ್ತದೆ ಎನ್ನುತ್ತಿದ್ದೀರಿ. ಇಷ್ಟೊಂದು ಹಣದಲ್ಲಿ ಏನು ನಿರ್ಮಾಣ ಮಾಡುತ್ತಿದ್ದೀರಿ. ಈ ಬಗ್ಗೆ ಸದನದಲ್ಲೂ ಚರ್ಚೆಯಾಗಿದೆ. ನಾನು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ಅನಿಲ್ ಚಿಕ್ಕಮಾದು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್, ಆಯುಕ್ತ ಡಿ.ರಂದೀಪ್, ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ.ಇದಾಯತುಲ್ಲಾ, ರಾಷ್ಟ್ರೀಯ ಆರೋಗ್ಯ ಮಿಷನ್ ರಾಜ್ಯ ನಿರ್ದೇಶಕ ನವೀನ್ ಭಟ್, ಜಿಪಂ ಸಿಇಓ ಕೆ.ಎಂ.ಗಾಯತ್ರಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ನಕ್ಕರೆ ಅದೇ ಸ್ವರ್ಗ

ಹೆಂಡ್ತಿ : ಸನ್ಯಾಸಿಗೂ ಸಂಸಾರಿಗೂ ಏನು ವ್ಯತ್ಯಾಸರೀ?

ಗಂಡ : ಹುಲಿ ಚರ್ಮದ ಮೇಲೆ
ಮಲಗೋನು ಸನ್ಯಾಸಿ. ಹುಲಿ ಜೊತೆ
ಮಲಗೋನು ಸಂಸಾರಿ...!!

ಮೈಸೂರು ಮಿತ್ರ

ಬುಧವಾರ, 28 ಜೂನ್ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ..........

ಬುದ್ಧಿವಂತರು ತಾವು ಇಚ್ಛಾಪೂರ್ವಕವಾಗಿ ಕೈಗೊಂಡ ಕಾರ್ಯವನ್ನು ಕೈಗೂಡುವವರೆಗೂ ಬಿಡುವುದಿಲ್ಲ –ಸಮಂಯೋಚಿತ ಪದ್ಯ ಮಾಲಿಕಾ

ವೇದ ಸುಳ್ಳಾದರೂ { ಒಪ್ಪವಿಲ್ಲದ ಮಾತು
ಗಾದೆ ಸುಳ್ಳಾಗದು { ತುಪ್ಪವಿಲ್ಲದ ಊಟ

ನಿಮ್ಮ ಪತ್ರಗಳು

ಚಾಮರಾಜ ಕ್ಷೇತ್ರದ ಶಾಸಕರಲ್ಲಿ ಮನವಿ

ಮಾನ್ಯರೆ,

ಹಲವಾರು ತಿಂಗಳುಗಳಿಂದ ಮೈಸೂರು ನಗರದ ಕುಂಬಾರಕೊಪ್ಪಲು ಬಡಾವಣೆಗೆ ಮೈಸೂರು ನಗರ ಸಾರಿಗೆ ಬಸ್‌ಗಳ ಸೌಲಭ್ಯವೇ ಇಲ್ಲದಂತಾಗಿದೆ. ಕುಂಬಾರ ಕೊಪ್ಪಲು ಕೆಳಗಡೆ ಬಸ್ ನಿಲ್ದಾಣದಲ್ಲಿ ಸುಸಜ್ಜಿತ ಬಸ್ ತಂಗುದಾಣ ನಿರ್ಮಿಸಲಾಗಿದೆ. ಆದರೆ ಏನು ಪ್ರಯೋಜನ? ಮೈಸೂರು ನಗರ ಸಾರಿಗೆ ಬಸ್ ಸೌಲಭ್ಯವೇ ಇಲ್ಲ. ಈ ಹಿಂದೆ ಮಾರ್ಗ ಸಂಖ್ಯೆ 111, 117, 11ಬಿ, 14 ರೂಟ್ ನಂ. ಬಸ್‌ಗಳು ಸಂಚರಿಸುತ್ತಿದ್ದವು. ಈಗ ಒಂದೇ ಒಂದು ಬಸ್ ಬರುವುದಿಲ್ಲ. ಇದರಿಂದ ಹಿರಿಯ ನಾಗರಿಕರು, ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಕಾರ್ಮಿಕರು ದೂರದ ಸ್ಯಾನಿಟೋರಿಯಂವರೆಗೆ ನಡೆದು ಬಸ್‌ನಲ್ಲಿ ಸಂಚರಿಸುವಂತಾಗಿದೆ. ಕುಂಬಾರಕೊಪ್ಪಲಿನ ಮಾನಸ ಪುತ್ರರಾದ ಶಾಸಕ ಕೆ. ಹರೀಶ್‌ಗೌಡರು ಈ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ.

– ನೊಂದ ಪ್ರಯಾಣಿಕರು, ಕುಂಬಾರಕೊಪ್ಪಲು, ಮೈಸೂರು.

ವಾಯುವಿಹಾರಿಗಳಿಗೇಕೆ ಈ ನಿರ್ಬಂಧ

ಮಾನ್ಯರೆ,

ಮೈಸೂರಿನ ಹೃದಯ ಭಾಗದಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿರುವ ಹೊರಾಂಗಣದಲ್ಲಿ ಸುಮಾರು 20–30 ವರ್ಷಗಳಿಂದ ವಾಯುವಿಹಾರಕ್ಕಾಗಿ ಸಾರ್ವಜನಿಕರು ಬೆಳಗಿನ ಜಾವ 5.30 ರಿಂದ 7.30 ರವರೆಗೆ ಬಂದು ಇಲ್ಲಿರುವ ಗಿಡ ಮರಗಳನ್ನು ನೋಡುತ್ತಾ ಶುದ್ಧ ವಾಯು ಸೇವನೆ ಮಾಡಿ ಹೋಗುತ್ತಿದ್ದರು. ಆದರೆ ಸುಮಾರು 2 ತಿಂಗಳಿಂದ ನಾಲ್ಕು ದ್ವಾರಗಳನ್ನು ಬಂದ್ ಮಾಡಲಾಗಿದೆ. ಈಗ ಚುನಾವಣೆ ನೀತಿ ಸಂಹಿತೆ ಕಾರಣ ಈ ನಿರ್ಬಂಧ ವಿಧಿಸಲಾಗಿತ್ತು ಎನ್ನಲಾಗಿದೆ. ಈಗ ನೀತಿ ಸಂಹಿತೆ ಮುಗಿದು ಹೊಸ ಸರ್ಕಾರ ರಚನೆಯಾಗಿದ್ದರೂ ಕೂಡ ಈವರೆವಿಗೂ ವಾಯುವಿಹಾರಿಗಳಿಗೆ ಪ್ರವೇಶ ನಿರ್ಬಂಧ ಮುಂದುವರೆದಿದೆ. ಈಗಲಾದರೂ ಅತಿಥಿ ಗೃಹದ ಹೊರಾಂಗಣದಲ್ಲಿ ವಾಯುವಿಹಾರಿಗೆ ವಾಯು ವಿಹಾರಕ್ಕೆ ಅನುಕೂಲ ಮಾಡಿಕೊಡುವಂತೆ ಈ ಮೂಲಕ ಮನವಿ ಮಾಡುತ್ತೇವೆ.

–ಎಲ್. ಶ್ರೀನಿವಾಸರಾವ್, ಮೈಸೂರು.

ಹಿರಿಯ ನಾಗರಿಕರಿಗೆ ಸ್ಪಂದಿಸದ ಸೆಸ್ಕ್ ಸಿಬ್ಬಂದಿ

ಮಾನ್ಯರೆ,

ಗೃಹಜ್ಯೋತಿ ನೋಂದಣಿ ಮಾಡಿಸಲು ಮೈಸೂರಿನ ಜೆ.ಪಿ.ನಗರದಲ್ಲಿರುವ ವಿದ್ಯುತ್ ಕಚೇರಿಗೆ ಹೋಗಿ ನೋಂದಣಿ ಮಾಡಿಕೊಳ್ಳಲು ಕೋರಿದಾಗ ಇಲ್ಲಿ ನೋಂದಣಿ ಮಾಡುವುದಿಲ್ಲ. ಸೆಸ್ಕ್ ಕಚೇರಿಗೆ ಹೋಗಿ ನೋಂದಣಿ ಮಾಡಿಕೊಳ್ಳಿ ಎಂದು ಉಡಾಫೆ ಉತ್ತರ ಕೊಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸೂಚನೆಯಲ್ಲಿ ರಾಜ್ಯದ ಎಲ್ಲಾ ಕರ್ನಾಟಕ ಒನ್, ಬೆಂಗಳೂರು ಒನ್, ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ನೋಂದಣಿ ಮಾಡಿಸಬಹುದೆಂದು ಆದೇಶಿಸಿದ್ದರೂ ಸದರಿ ವಿದ್ಯುತ್ ಕಚೇರಿ ನೌಕರರು ಉಡಾಫೆ ಉತ್ತರ ಹೇಳಿ ಸತಾಯಿಸುತ್ತಿದ್ದಾರೆ. ಇದರಿಂದ ವಯೋವೃದ್ಧರಿಗೆ ಬಹಳ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಗಮನಿಸಿ ಈ ತೊಂದರೆ ನಿವಾರಿಸಿ ಜೆ.ಪಿ.ನಗರದ ವಿದ್ಯುತ್ ಕಚೇರಿಯಲ್ಲಿ ಗೃಹಜ್ಯೋತಿ ನೋಂದಣಿ ಕಾರ್ಯ ಆರಂಭಿಸುವಂತೆ ಕೋರಿಕೆ.

–ನೊಂದ ನಾಗರಿಕರು, ಜೆ.ಪಿ.ನಗರ.

ಪ್ರಜಾಪ್ರಭುತ್ವದ ಸರಕಾರವಿದು, ಮರೆಯಬೇಡಿ!

ಮಾನ್ಯರೇ,

ನೂತನವಾಗಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ನೂತನ ವಿಧಾಸಭೆಯ ಅಧ್ಯಕ್ಷ ಯು. ಟಿ.ಖಾದರ್ ಅವರು ಆಯೋಜಿಸಿದ್ದು ಸ್ವಾಗತಾರ್ಹ. ಅದು ಸೋಮವಾರದಿಂದ ಪ್ರಾರಂಭವಾಗಿದೆ. ಒಳ್ಳೆಯ ಕೆಲಸ.

ಶಾಸನ ಸಭೆಯಲ್ಲಿ ಇರಬೇಕಾದ ಶಿಸ್ತು, ಸಂಯಮದ ಬಗ್ಗೆ, ರೀತಿ –ನೀತಿಗಳ ಬಗ್ಗೆ ನೂತನ ಶಾಸಕರ ಪಾತ್ರ ದೊಡ್ಡದಿರುತ್ತದೆ. ಆದರೆ ನಾಡಿನ ಹೆಸರಾಂತ ಉಪನ್ಯಾಸಕ ಗುರುರಾಜ ಕರ್ಜಗಿ, ಶ್ರೀ ರವಿಶಂಕರ್ ಗುರೂಜಿಯವರ ಭಾಷಣಕ್ಕೆ ಕೆಲವು ಕಾಂಗ್ರೆಸ್ ಬೆಂಬಲಿಗ ಸಾಹಿತಿಗಳ ಒತ್ತಡಕ್ಕೆ ಮಣಿದು ಅವರ ಹೆಸರನ್ನು ತರಬೇತಿ ನೀಡಲು ಪರಿಗಣಿಸದಿರುವ ಖಾದರ್ ಅವರೇ ಇದು ಕಾಂಗ್ರೆಸ್ ಪ್ರಾಯೋಜಿತ ತರಬೇತಿ ಎಂದು ಅಂದುಕೊಂಡಿದ್ದೀರಾ..

ಇದು ಪ್ರಜಾಪ್ರಭುತ್ವದಿಂದ ಆರಿಸಿ ಬಂದ ಸರ್ಕಾರವಾಗಿ ಕಾರ್ಯ ನಿರ್ವಹಿಸಬೇಕೇ ಹೊರತು ದ್ವೇಷ ರಾಜಕೀಯದಿಂದ, ಕುತಂತ್ರಿ ಸಾಹಿತಿಗಳ ಬೆದರಿಕೆಗೆ ಮಣಿಯುವ ಬೆದರುಬೊಂಬೆ ಸರ್ಕಾರವಾಗಬಾರದು. ಇದೇ ರೀತಿ ಮುಂದುವರೆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಹಿಂದೆ ಇದೇ ಸಾಹಿತಿಗಳು, ತಮಗೆ ಕೆಟ್ಟ ಹೆಸರು ತಂದಿದ್ದನ್ನು ಮರೆಯಬೇಡಿ.

ಗುರುರಾಜ ಕರ್ಜಗಿಯವರ ಭಾಷಣ ಕೇಳಿದ ಯಾವುದೇ ಸಾರ್ವಜನಿಕರು, ಸಾಹಿತಿಗಳು ಬಾಂಬು ಹಿಡಿದಿಲ್ಲ. ನಿಮ್ಮ ಈ ತಪ್ಪನ್ನು ಜನ ಕ್ಷಮಿಸಲಾರರು ಖಾದರ್ ಹಾಗೂ ಸಿದ್ದರಾಮಯ್ಯನವರೇ.

ಇನ್ನು ಮುಂದಾದರು ನಿಮಗೆ ನಿಜವಾಗಿಯೂ ಕಾಳಜಿ ಇರುವ ಕಾರ್ಯಕ್ರಮ ಆಯೋಜಿಸುವುದಾದರೆ ಒಳ್ಳೆಯ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಲು ಯಾರದೋ ಒತ್ತಡಕ್ಕೆ, ಮುಲಾಜಿಗೆ ಮಣಿದು ಇಂತಹ ಕಾಟಾಚಾರದ ಕಾರ್ಯಕ್ರಮ ನಡೆಸಬೇಡಿ ಎಂಬುದು ನಮ್ಮ ಕಳಕಳಿ ಹಾಗೆಯೇ ಎಚ್ಚರಿಕೆಯ ಮನವಿ.

–ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು

ಅಂಚೆ ಪೆಟ್ಟಿಗೆಗಳನ್ನು ಬದಲಾಯಿಸಿ

ಮಾನ್ಯರೆ,

ಮೈಸೂರು ನಗರದ ಎರಡು ಪ್ರಮುಖ ಸ್ಥಳಗಳಲ್ಲಿ ಅಳವಡಿಸಿರುವ ಅಂಚೆ ಪೆಟ್ಟಿಗೆಗಳು ಶಿಥಿಲಾವಸ್ಥೆಯಲ್ಲಿದ್ದು, ತುರ್ತಾಗಿ ಅವುಗಳನ್ನು ಬದಲಾಯಿಸಬೇಕಾಗಿದೆ.

ಮೊದಲನೆಯದಾಗಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ (ಮೆಟ್ರೋಪೋಲ್ ವೃತ್ತ)ದ ಮಹಾರಾಣಿ ಮಹಿಳಾ ವಿದ್ಯಾರ್ಥಿ ನಿಲಯದ ಪ್ರವೇಶ ದ್ವಾರದ ಬಲಭಾಗದಲ್ಲಿರುವ ಅಂಚೆಪೆಟ್ಟಿಗೆಯ ತಳಭಾಗವೇ ಕಿತ್ತು ಹೋಗಿದೆ.

ಎರಡನೆಯದಾಗಿ, ಅಶೋಕ ವೃತ್ತ (ಬಲ್ಲಾಳ್ ವೃತ್ತ)ದ ಮೆಡಾಲ್ ಡಯಾಗ್ನೋಸ್ಟಿಕ್‌ನ ಬಲಭಾಗದಲ್ಲಿ ಅಳವಡಿಸಿರುವ ಅಂಚೆಪೆಟ್ಟಿಗೆಯು ಜಜ್ಜಿ ಹೋಗಿದೆ.

ಅಂಚೆ ಇಲಾಖೆಯವರು ಇತ್ತ ಗಮನಹರಿಸಿ, ಆದಷ್ಟು ಶೀಘ್ರ ಸದರಿ ಅಂಚೆ ಪೆಟ್ಟಿಗೆಗಳನ್ನು ಬದಲಾಯಿಸಬೇಕೆಂದು ಮನವಿ.

–ಪರಶಿವಮೂರ್ತಿ, ಜೆಪಿ.ನಗರ, ಮೈಸೂರು.



ಡಾ. ಹೆಚ್.ವಿ. ನಾಗರಾಜ ರಾವ್
ಮೈಸೂರು

ಸಂಸ್ಕೃತಿ ಚಿಂತನಾ

ಆನಂದರ ಬದುಕು–ಬರಹ

ಆನಂದ ಎಂಬ ಕಾವ್ಯನಾಮದಿಂದ ಬರೆಯುತ್ತಿದ್ದವರು ಎ. ಸೀತಾರಾಮ್. ಇವರದು ಅರವತ್ತು ವರ್ಷಗಳ ಬದುಕು (18.8.1902 ರಿಂದ 17.11.1963). ಇವರು ಕೆಲವು ಕಥೆಗಳನ್ನು ಕನ್ನಡದಲ್ಲಿ ಬರೆದಿದ್ದರು ಎಂದು ಮಾತ್ರ ನನಗೆ ತಿಳಿದಿತ್ತು. ಅವರ 'ನಾನು ಕೊಂದ ಹುಡುಗಿ' ಎಂಬ ಒಂದು ಕಥೆಯನ್ನು ಮಾತ್ರ ನಾನು ಓದಿದ್ದೆ. ಈ ಆನಂದರನ್ನು ಕುರಿತು ಡಾ. ವಿಜಯಾಹರನ್ ಗಂಭೀರ ಅಧ್ಯಯನವನ್ನು ಮಾಡಿ ಮಹಾಪ್ರಬಂಧವನ್ನು ರಚಿಸಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದಿದ್ದರು. 1998ರಲ್ಲಿ ಆ ಮಹಾ ಪ್ರಬಂಧ ಪ್ರಕಟಗೊಂಡಿತ್ತಂತೆ. ಅದರ ಮರು ಮುದ್ರಣ ಈಚೆಗೆ (2022) ಆಗಿದೆ. ಅಲ್ಲದೆ 'ಆನಂದ ಅವರ ಸಮಗ್ರ ಕತೆಗಳು' ಎಂಬ ಪುಸ್ತಕವನ್ನು ವಿಜಯಾಹರನ್ ಅವರೇ 2017ರಲ್ಲಿ ಬೆಳಕಿಗೆ ತಂದಿದ್ದಾರೆ. ಈ ಎರಡನ್ನೂ ಓದಿದವರಿಗೆ ಆನಂದ (ಅಜ್ಜಂಪುರ ಸೀತಾರಾಮ್) ಅವರ ವ್ಯಕ್ತಿತ್ವದ ಸಂಪೂರ್ಣ ಚಿತ್ರಣ ಲಭ್ಯವಾಗುತ್ತದೆ. ಕನ್ನಡ ಸಾಹಿತ್ಯದ ಅತಿರಥ –ಮಹಾರಥರಾದ ಕುವೆಂಪು, ಕಾರಂತ ಮುಂತಾದವರನ್ನು ಅರಿತುಕೊಳ್ಳಲು ಅವರ ಆತ್ಮಚರಿತ್ರೆಗಳಿವೆ. ಆದರೆ ಅಷ್ಟು ಪ್ರಸಿದ್ಧರಲ್ಲದ, ಆದರೆ ಕನ್ನಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿರುವ ಆನಂದರಂತಹವರ ಬಗೆಗೆ ಓದುಗರ ಕುತೂಹಲವನ್ನು ತಣಿಸುವ ಗ್ರಂಥಗಳ ಕೊರತೆ ಇದೆ. ಅದನ್ನು ತುಂಬುವ ದಿಶೆಯಲ್ಲಿ ಇದು ಸ್ವಾಗತಾರ್ಹ ಪ್ರಯತ್ನ. ಆನಂದ ಅವರ ಸಮಗ್ರ ಕಥೆಗಳು ಎಂಬ ಪುಸ್ತಕದಲ್ಲಿ ಅವರೇ ರಚಿಸಿದ ಇಪ್ಪತ್ತು ಕತೆಗಳೂ ಅವರು ಅನುವಾದಿಸಿದ ಅಥವಾ ರೂಪಾಂತರಿಸಿದ ಹನ್ನೆರಡು ಕತೆಗಳೂ ಇವೆ. ಗುಣ, ಗಾತ್ರ ಎರಡು ದೃಷ್ಟಿಯಿಂದಲೂ ಆನಂದರ ಕೊಡುಗೆ ದೊಡ್ಡದೇ.

ಆನಂದರ ಬದುಕು–ಬರಹ ಡಾ. ವಿಜಯಾಹರನ್ ಅವರ ಕಾರ್ಯಶ್ರದ್ಧೆಯನ್ನು ಬಿಂಬಿಸುವ ಕೃತಿ. ಅವರು ಯಾವ ಕೆಲಸವನ್ನು ಮಾಡಿದರೂ ಅದರಲ್ಲಿ ಅಚ್ಚುಕಟ್ಟುತನ ಎದ್ದು ಕಾಣುತ್ತದೆ. ಈ ಪುಸ್ತಕದಲ್ಲಿ ಯಾವ ಪರಿಚ್ಛೇದವನ್ನೂ, ಅಷ್ಟೇಕೆ, ಯಾವ ವಾಕ್ಯವನ್ನೂ ಅವರು ವ್ಯರ್ಥವಾಗಿ ಅಥವಾ ಕಾಟಾಚಾರಕ್ಕಾಗಿ ಬರೆದಿಲ್ಲ. ಅರವತ್ತೆರಡು ಪುಟಗಳಲ್ಲಿ ಅವರು ಆನಂದರ ಬದುಕನ್ನು ಚಿತ್ರಿಸಿದ್ದಾರೆ. ಇದು ವಾಸ್ತವ ಜೀವನದ ಚಿತ್ರವಾದರೂ ಕಥೆಯಂತೆ, ಕಾದಂಬರಿಯಂತೆ ಓದಿಸಿಕೊಂಡು ಹೋಗುತ್ತದೆ. ಒಬ್ಬ ಸಾಹಿತಿಯ ಜೀವನ ಹೇಗೆ ಸಾಗುತ್ತದೆ, ದೊಡ್ಡ ಸಾಹಿತ್ಯಕಾರರು ಒಬ್ಬರನ್ನೊಬ್ಬರು ಹೇಗೆ ಗೌರವಿಸುತ್ತಿದ್ದರು, ಅವರ ಆತ್ಮೀಯ ವರ್ತನೆಗಳು ಯಾವ ರೀತಿಯಲ್ಲಿ ಇರುತ್ತಿದ್ದವು ಎಂಬುದನ್ನು ನೋಡಲು ಈ ಭಾಗ ಅತ್ಯಂತ ಸ್ವಾರಸ್ಯಮಯವಾಗಿದೆ. ಕುವೆಂಪು ಮತ್ತು ಆನಂದರ ರಸಮಯ ಸಂಭಾಷಣೆಗಳನ್ನೂ ನೆನಪಿನ ದೋಣಿಯಲ್ಲಿ ಎಂಬ ಆತ್ಮ ಚರಿತ್ರೆಯಲ್ಲಿ ಕುವೆಂಪು ಆನಂದರ ಸಖ್ಯದ ರಸನಿಮಿಷಗಳ ಬಗೆಗೆ ಬರೆದಿರುವ ಮಾತುಗಳನ್ನೂ ಡಾ.ವಿಜಯಾ ಹರನ್ ಉದಾಹರಿಸಿ ಈ ಭಾಗಕ್ಕೆ ಮೆರುಗನ್ನು ತಂದಿದ್ದಾರೆ.



ಆನಂದ (ಅಜ್ಜಂಪುರ ಸೀತಾರಾಮ್)

ಕುವೆಂಪು ಅವರಿಗೆ ಆನಂದರು ತಮ್ಮ ಕೃತಿ ಲಿಯೋಟಾಲ್‌ಸ್ಟಾಯ್ ಅರ್ಪಿಸಿದಾಗ ಅದರಲ್ಲಿದ್ದ ಒಕ್ಕಣೆಯನ್ನು ಡಾ. ವಿಜಯಹರನ್ ಉದಾಹರಿಸಿದ್ದಾರೆ :

"ಸಿರಿಗನ್ನಡ ನುಡಿವೆಣ್ಣ ಹೊಂಗನಸು
ಮೈತಳೆದ ರೂಪರೂ
ವಿವಿಧ ಸಾಹಿತ್ಯ ಶಿಲ್ಪಕಲಾ
ಕೋವಿದರೂ, ಕನ್ನಡ ಕುಲ
ಹೃತ್ಕುಮುದಚಂದ್ರರೂ ನನ್ನ
ಪರಮಸುಖಿರೂ ಆದ
ಪದ್ಮಭೂಷಣ, ಡಾಕ್ಟರ್ ಕೆ.ವಿ. ಪುಟ್ಟಪ್ಪ,
ಎಂ.ಎ. ಡಿ.ಲಿಟ್.

ಅವರಿಗೆ ಈ ಕೃತಿಯನ್ನು ಅನನ್ಯ ಸ್ನೇಹ ಭಾವದಿಂದ ಅರ್ಪಿಸಿದ್ದೇನೆ –ಆನಂದ"

ಅನೇಕ ಸಾಹಿತಿಗಳೊಡನೆ ಆನಂದರ ಸಂಬಂಧ ಚೆನ್ನಾಗಿತ್ತು. ಆದರೆ 'ಸಂಸ'ರೊಡನೆ ಮೊದಲು ಚೆನ್ನಾಗಿದ್ದ ಮೈತ್ರಿ ಆಮೇಲೆ ಸಂಸರ ಸಂಶಯ ಪ್ರವೃತ್ತಿಯ ಕಾರಣದಿಂದ ಕಡಿದು ಬೀಳುವಂತಾಯಿತು. ಸಂಸರಂತಹ ಪ್ರತಿಭಾಶಾಲಿ ಆತ್ಮಹತ್ಯೆಯಿಂದ ದಾರುಣ ಅಂತ್ಯವನ್ನು ಕಂಡಾಗ ಅಪಾರ ದುಃಖವನ್ನು ಅನುಭವಿಸಿದರು ಎಂಬುದನ್ನು ವಿಜಯಾಹರನ್ ನಿರೂಪಿಸಿದ್ದಾರೆ. ಆನಂದರ ವ್ಯಕ್ತಿ ಸ್ವಭಾವವನ್ನು ಹೇಳುತ್ತಾ ಹೀಗೆಂದಿದ್ದಾರೆ–

"ಜಾತೀಯತೆ ಅಸ್ಪೃಶ್ಯತೆಗಳು ಮಾನವರೇ ನಿರ್ಮಿಸಿಕೊಂಡ ಕಂಟಕಗಳು. ಅವುಗಳನ್ನು ತೊಲಗಿಸಲು ಪ್ರಯತ್ನಿಸಿ ಪರಸ್ಪರರನ್ನು ಅರಿತುಕೊಳ್ಳುವ ಹೊಂದಾಣಿಕೆ, ಮಾನವೀಯತೆ ಬೆಳೆಸಿಕೊಂಡಾಗಲೇ ವ್ಯಕ್ತಿಯ ಉದ್ಧಾರ ಎಂಬುದನ್ನು ಅಚಲವಾಗಿ ನಂಬಿದ್ದರು. ಮೂಢ ನಂಬಿಕೆಗಳನ್ನು ತೀವ್ರವಾಗಿ ವಿರೋಧಿಸುತ್ತಿದ್ದರು." (ಪು. 77)

ತಮ್ಮ ಅನುಭವಕ್ಕೆ ಗೋಚರವಾಗುವ ವಸ್ತುವನ್ನಿಟ್ಟುಕೊಂಡು ಕತೆಗಾರ ಕತೆಯನ್ನು ರಚಿಸಿದಾಗ ಅದರಲ್ಲಿ ವಿಶ್ವಸನೀಯತೆ (Credibility) ಇರುತ್ತದೆ. ಅಂದಿನ ಪ್ರಪಂಚದಲ್ಲಿ ಆನಂದರು ಇದ್ದುದು ಮಧ್ಯಮ ವರ್ಗದಲ್ಲಿ. ಅದೂ ಕೆಳ ಮಧ್ಯಮ ವರ್ಗದಲ್ಲಿ. ಅದಕ್ಕೆ ಅನುಗುಣವಾಗಿ ವಸ್ತುಗಳನ್ನೇ ಅವರು ಆಯ್ದುಕೊಂಡದ್ದು ಸಹಜ. ಒಂದು ಕಥೆಯಲ್ಲಿ ಆನಂದರು ಮುರಳಿ ಎಂಬ ಚಿತ್ರ ಕಲಾವಿದನನ್ನು ಚಿತ್ರಿಸಿದ್ದಾರೆ. ಇದು ಯುಕ್ತ. ಏಕೆಂದರೆ ಅವರೂ ಚಿತ್ರಕಾರರಾಗಿದ್ದರು. ಇದನ್ನು ಡಾ. ವಿಜಯಾಹರನ್ ನಿಷ್ಪಕ್ಷಪಾತವಾಗಿ ಹೇಳಿದ್ದಾರೆ.

"ಇವರ ಕಥಾ ಜಗತ್ತು ಬಹುಸೀಮಿತ ಎನ್ನಬಹುದು. ಇವರ ಸತ್ತ್ವಶಾಲಿ ಕಥೆಗಳೆಲ್ಲ ಸರಸ ಶೃಂಗಾರದ ಸುಂದರ ಚಿತ್ರಗಳೇ ಆಗಿರುತ್ತವೆ. ರೇಷಿಮೆಯ ನಯ, ನುಣುಪು, ಹೊಳಪು ಮತ್ತು ಹೂವಿನ ಕೋಮಲತೆ, ಮಾಧುರ್ಯ ಇವರ ಕತೆಗಳ ಆಕರ್ಷಕ ಗುಣಗಳಾಗಿವೆ" ಎಂಬ ಎಚ್.ಜಿ. ಲಕ್ಕಪ್ಪಗೌಡರ ಅಭಿಪ್ರಾಯವನ್ನು ಉದಾಹರಿಸಿ ಅನುಮೋದಿಸಿದ್ದಾರೆ. ಯಾವಾಗಲೂ ಆನಂದರನ್ನು ಹೊಗಳಿದ್ದಾರೆ ಎಂದೇನಿಲ್ಲ. ಅವರ ಇತಿಮಿತಿಗಳನ್ನು ಗುರುತಿಸಿ ಗುಣ ದೋಷಗಳನ್ನು ತೋರಿಸಿದ್ದಾರೆ. ಸಾಹಿತ್ಯ ವಿಮರ್ಶೆ ಸಾಗಬೇಕಾದ ದಾರಿ ಇದೇ. ಚಿನ್ನವನ್ನು ಹಿತ್ತಾಳೆ ಎಂದು ಜರಿಯಬಾರದು. ಹಿತ್ತಾಳೆಯನ್ನು ಚಿನ್ನವೆಂದು ಶ್ಲಾಘಿಸಬಾರದು.

ಡಾ. ವಿಜಯಾಹರನ್ ನಿಷ್ಪಕ್ಷಪಾತ ದೃಷ್ಟಿಯಿಂದ ವಿಮರ್ಶೆ ಮಾಡಿ ನ್ಯಾಯವನ್ನು ಒದಗಿಸಿದ್ದಾರೆಂದು ಹೇಳಲು ಎರಡು ಉದಾಹರಣೆಗಳನ್ನು ನೋಡೋಣ.

1) "ನಲವತ್ತೆಂಟು ಪುಟವಿರುವ ಪದ್ಮಪಾಕ ಕಥೆಯಲ್ಲಿ ಪದ್ಮಳಿಗೆ 'ಮಡ್ಲು' ತುಂಬುವ ಪತಿಯ ಆಶಯವೇ ಕತೆಯ ಗುರಿ. ಅದಕ್ಕಾಗಿ ನಡೆಯುವ ಬೇಸರ ತರಿಸುವ ಸಂಭಾಷಣೆಗಳಲ್ಲಿ ಪ್ರಬಂಧಗಳಿಗಾಗುವಷ್ಟು ವಿಷಯಗಳು ಸೇರಿರುವುದು, ಕಥೆಯು ಸೋಲುವುದಕ್ಕೆ ದಾರಿ ಮಾಡಿಕೊಟ್ಟಂತಿದೆ" (ಪುಟ. 98)

2) "ದ್ರೌಪದಿ 'ವಸ್ತ್ರಾಪಹರಣ'ಕ್ಕೆ ಒಳಗಾದ ನಂತರ ಅಂತಃಪುರಕ್ಕೆ ಹಿಂದಿರುಗಿದಾಗ ಇದ್ದಿರಬಹುದಾದ ಆಕೆಯ ಸ್ಥಿತಿಗತಿಯನ್ನು ಚಿತ್ರಿಸಬೇಕೆಂದು ಚಿತ್ರಗಾರಪತಿ ಕಥಾನಾಯಕ ಕಟ್ಟಿಸಿಕೊಂಡು, ಆ ಚಿತ್ರ ರಚನೆಗೆ ತನ್ನ ಮುದ್ದಿನ ಮಡದಿ ಪದ್ಮಳನ್ನು ರೂಪದರ್ಶಿಯಾಗಿ ಕೂರಲು ಮನ ಒಲಿಸುವುದು, ದ್ರೌಪದಿಯ ವ್ಯಕ್ತಿತ್ವವನ್ನು ನಿರೂಪಿಸುವುದು ಕರೀಹುಡುಗಿ ಕತೆಯ ವಸ್ತು. ಮಹಾಭಾರತದಲ್ಲಿನ ಈ ಗಂಭೀರ ಘಟನೆಯ ಬಗ್ಗೆ ಪ್ರಸ್ತಾಪಿಸುವಾಗಲೂ ಪದ್ಮಾನಂದರ ಸರಸ ಸಂಭಾಷಣೆಗಳ ಜಾಡು ಬದಲಾಗುವುದಿಲ್ಲ. ಹಾಸ್ಯದ ಹೆಸರಿನಲ್ಲಿ, ಮಹಾಭಾರತದಲ್ಲಿನ ಪೌರಾಣಿಕ ಪಾತ್ರವನ್ನೇ ಲೇವಡಿ ಮಾಡುವುದು ಎಷ್ಟು ಉಚಿತ ಎಂಬ ಪ್ರಶ್ನೆ ಬರದೇ ಇರುವುದಿಲ್ಲ. ಇಲ್ಲಿನ ಪದ್ಮಳ ಪಾತ್ರದ ಅತಿ ಮಾತುಗಾರಿಕೆಯ ಅನುಚಿತ ವರ್ತನೆಯಿಂದಾಗಿ ಕಥೆಯ ಬಂಧವೇ ಸಡಿಲವಾಗಿದೆ ಎನಿಸುವುದರೊಂದಿಗೆ ಅನುಚಿತ, ಅಸಹಜ ಸಂಭಾಷಣೆಗಳು, ಸಮರ್ಥವಾಗಿ ಮೂಡಿಬರಬಹುದಾಗಿದ್ದ ಕಥಾವಸ್ತುವಿನ ಜಾಡನ್ನು ತಪ್ಪಿಸಿ ಹೇಗೆ ಬಾಳು ಜಾಳಾಗಿಸಬಹುದು ಎಂಬುದಕ್ಕೂ ನಿದರ್ಶನದಂತಿದೆ". (ಪು. 99)

ಈ ಮಾತುಗಳಲ್ಲಿ ಆನಂದರನ್ನು ಟೀಕಿಸುವ ವಿಜಯಾಹರನ್ ಯೋಗ್ಯ ಸ್ಥಳಗಳಲ್ಲಿ ಪ್ರಶಂಸೆಯನ್ನೂ ಹರಿಸಿದ್ದಾರೆ.

"ಜೀವಂತಿಕೆಯಿಂದ ನಳನಳಿಸುವ ಈ ಪಾತ್ರಗಳ ಮೂಲಕ ಸ್ನೇಹ, ಪ್ರೇಮ, ನಿರ್ಮಲ ಪ್ರಾಮಾಣಿಕತೆಗಳೆಂಬ ಬದುಕಿನ ಸಾರಸ್ವತದ ಕಡೆಗೆ ಓದುಗನ ಮನಸ್ಸು ಚಲಿಸುವಂತೆ ಮಾಡುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ." (ಪು. 143).

"ಆನಂದರ ಕೆಲವು ಕತೆಗಳಲ್ಲಿನ ಸೊಗಸಾದ ಮುಕ್ತಾಯ. ಅವರ ಚಿತ್ರಕ್ಕೆ ಶಕ್ತಿಗೆ ದ್ಯೋತಕವಾಗಿದ್ದು ಓದುಗರ ಮೇಲೆ ತೀವ್ರ ಪರಿಣಾಮವನ್ನು ಬೀರುವುದರಲ್ಲಿ ಯಶಸ್ವಿಯಾಗುತ್ತದೆ; ಕತೆಗೆ ಪೂರಕವಾಗುವಂತಹ ರೂಪಕ ಚಿತ್ರಗಳಂತೆ ಪರಿಣಮಿಸಿ ವಾಚಕರ ಸ್ಮೃತಿ ಪಟಲದಲ್ಲಿ ಶಾಶ್ವತವಾಗಿ ಉಳಿಯುತ್ತದೆ." (ಪು.164).

ಆನಂದ ಕಾವ್ಯನಾಮದ ಅಜ್ಜಂಪುರ ಸೀತಾರಾಮ್ ಆಂಗ್ಲ ಸಾಹಿತ್ಯವನ್ನು ಆಳವಾಗಿ ಅಭ್ಯಾಸ ಮಾಡಿ ಅಲ್ಲಿರುವ ಶ್ರೇಷ್ಠ ಕಥೆಗಳ ಮತ್ತು ಕೆಲವು ಕಾದಂಬರಿಗಳ ಅನುವಾದನವನ್ನು ರೂಪಾಂತರವನ್ನೂ ಮಾಡಿರುವ ವಿಷಯವನ್ನು ವಿಜಯಾಹರನ್ ಓದುಗರ ಗಮನಕ್ಕೆ ತಂದಿದ್ದಾರೆ. ಇದು ಕನ್ನಡ ಸಾಹಿತ್ಯಕ್ಕೆ ಸಂದ ವಿಶಿಷ್ಟ ಸೇವೆ ಎಂದು ನಾವು ಪರಿಗಣಿಸಬೇಕು. ಯಾವುದೇ ಭಾಷೆಯದಾದರೂ ಸರಿ, ಅದು ಉತ್ತಮ ಕಥೆಯಾಗಿದ್ದರೆ ಕನ್ನಡದಲ್ಲಿ ಬರಬೇಕು. ನಮಗೆ ವಿಶಾಲ ಜಗತ್ತಿನ ಅನುಭವವಿಲ್ಲ. ಮಹಾನ್ ಲೇಖಕನು ತನ್ನ ಅನುಭವದ ಮೂಸೆಯಲ್ಲಿ ಜೀವನ ಸುವರ್ಣವನ್ನು ಕರಗಿಸಿ ಕಥೆ, ಕಾದಂಬರಿ, ಕವಿತೆ ಎಂಬ ಆಭರಣಗಳನ್ನು ರಚಿಸಿರುತ್ತಾನೆ. ಅವು ನೇರವಾಗಿ ಅನುವಾದದಿಂದ ಅಥವಾ ಬಳಸು ದಾರಿಯಾದ ರೂಪಾಂತರದಿಂದ ಕನ್ನಡಕ್ಕೆ ಬರಬೇಕು.

ಅದೇ ರೀತಿಯಲ್ಲಿ ಕನ್ನಡದ ಶ್ರೇಷ್ಠ ಕೃತಿಗಳು ಭಾರತ ದೇಶದ ಬೇರೆ ಭಾಷೆಗಳಿಗೂ ವಿಶ್ವದ ಪ್ರಮುಖ ಭಾಷೆಗಳಿಗೂ ತರ್ಜುಮೆ ಮೂಲಕ ತಲುಪಬೇಕು. ಆನಂದರ ಕಥೆಗಳು ಹೀಗೆ ಎಷ್ಟು ಭಾಷಾಂತರಗೊಂಡಿವೆ ಎಂಬುದನ್ನೂ ವಿಜಯಾಹರನ್ ತಿಳಿಸಿದ್ದಾರೆ. ಆನಂದರಿಗೆ ಇಂಗ್ಲೀಷ್ ಭಾಷೆಯಲ್ಲಿ ನೈಪುಣ್ಯವಿದ್ದುದರಿಂದ ತಮ್ಮ ಕೆಲವು ಕತೆಗಳನ್ನು ಅವರೇ ಇಂಗ್ಲೀಷ್‌ಗೆ ಅನುವಾದಿಸಿದ್ದರು ಎಂಬ ಮಾಹಿತಿಯೂ ಇಲ್ಲಿ ಸಿಕ್ಕುತ್ತೆ.

ಆನಂದರು ಏಕಾಂಕ ನಾಟಕಗಳನ್ನೂ ಬರೆದಿದ್ದರು. ಅವುಗಳ ಗುಣಗಳನ್ನೂ ದೋಷಗಳನ್ನೂ ವಿಜಯಾಹರನ್ ಸೂಚಿಸಿದ್ದಾರೆ. ಅಲ್ಲದೆ ಆನಂದರು ಪದ್ಯಗಂಧಿ ಗದ್ಯದಲ್ಲಿ ರಚಿಸಿದ್ದ 'ಪಕ್ಷಿಗಾನ' ಎಂಬ ಕೃತಿಯ ಪರಿಚಯವನ್ನೂ ಮಾಡಿಕೊಟ್ಟಿದ್ದಾರೆ. ಇಲ್ಲಿ ಆನಂದರ ಕಾವ್ಯ ಸುಧಾಗಂಗೆ ಹರಿದಿದೆ.

ಕತ್ತಲ್ಗಡಲ ತಳದಲ್ಲಿತ್ತು ಲೋಕ
ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ
ನಿಶಾಸುಂದರಿಯ ವಜ್ರಖಚಿತ
ನೀಲಾಂಬರದ
ಹರಡಿದ ಸೆರಗಿನಂತೆ ಶೋಭಿಸುತ್ತಿತ್ತು
ನೀರವ! ನಿಶ್ಚಲ!

ಇತ್ಯಾದಿ ವಚನಗಳು. ಇವುಗಳನ್ನೆಲ್ಲ ಅದ್ಭುತವಾಗಿ ವಿಮರ್ಶಿಸಿದ್ದಾರೆ ವಿಜಯಾ ಹರನ್. ಇಷ್ಟಲ್ಲದೆ ಆನಂದರ ಅಪ್ರಕಟಿತ ಸಾಹಿತ್ಯದ ಮೇಲೂ ಬೆಳಕನ್ನು ಚೆಲ್ಲಿದ್ದಾರೆ. ಹೀಗಾಗಿ ಆನಂದರ ಸಮಗ್ರ ಜೀವನದ ಮತ್ತು ಸಂಪೂರ್ಣ ಸಾಹಿತ್ಯದ ಗಂಭೀರ ನಿರೂಪಣೆ ಈ ಗ್ರಂಥದಲ್ಲಿದೆ. ಇದೊಂದು ಸಾರ್ಥಕ ಅಧ್ಯಯನ. ಡಾ.ವಿಜಯಾಹರನ್ ಅವರಿಗೆ ಹಾರ್ದಾಭಿನಂದನೆ.

ಶಕ್ತಿಗೆ ಭಾರಿ ಡಿಮ್ಯಾಂಡ್: 120 ಹೆಚ್ಚುವರಿ ಬಸ್‌ಗೆ ಮೈಸೂರು ವಿಭಾಗದಿಂದ ಬೇಡಿಕೆ

ಈವರೆಗೆ 44.78 ಲಕ್ಷ ಮಹಿಳೆಯರು ಪ್ರಯಾಣ; 10.26 ಕೋಟಿ ರೂ. ಟಿಕೆಟ್ ದರ



ಮೈಸೂರು, ಜೂ. 27(ಆರ್‌ಕೆ)– ಐದು ಗ್ಯಾರಂಟಿಗಳಲ್ಲೊಂದಾದ 'ಶಕ್ತಿ' ಯೋಜನೆ ಜಾರಿಗೊಳಿಸಿದ ನಂತರ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಮಹಿಳೆಯರಿಗೆ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವುದರಿಂದಾಗಿ ಶಕ್ತಿ ಯೋಜನೆ ಜಾರಿಗೊಳಿಸಿದ ದಿನದಿಂದ ಈವರೆಗೆ ಕೇವಲ 2 ವಾರಗಳಲ್ಲಿ ಮೈಸೂರು ನಗರ ಸೇರಿದಂತೆ ನಗರ ವಿಭಾಗದಲ್ಲಿ 44 ಲಕ್ಷಕ್ಕೂ ಅಧಿಕ ಮಂದಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಈ ಹಿಂದೆ ಕೇವಲ ಶೇ.60ರಿಂದ 70ರಷ್ಟು ಆಸನಗಳು ಭರ್ತಿಯಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ 'ಉಚಿತ' ಸೌಲಭ್ಯ ಜಾರಿಯಾದ ನಂತರ ಶೇ.100ರಷ್ಟು ಆಸನಗಳು ಭರ್ತಿಯಾಗುತ್ತಿದ್ದು, ಕೆಲವು ಬಸ್‌ಗಳಲ್ಲಂತೂ ಸಾಮರ್ಥ್ಯಕ್ಕೂ ಮೀರಿ ನಿಂತುಕೊಂಡೇ ಜನರು ಅದರಲ್ಲೂ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್ 'ಮೈಸೂರು ಮಿತ್ರ'ನಿಗೆ ತಿಳಿಸಿದ್ದಾರೆ.

ಬಸ್ಸುಗಳಲ್ಲಿ ಬಹುತೇಕ ಮಹಿಳೆಯರು ಪ್ರಯಾಣಿಸುತ್ತಿರುವುದರಿಂದ ಪುರುಷರಿಗೆ ಕುಳಿತುಕೊಳ್ಳಲು ಸೀಟುಗಳೇ ಸಿಗುತ್ತಿಲ್ಲ ಎಂದು ಕಂಡಕ್ಟರ್ ಮತ್ತು ಡ್ರೈವರ್‌ಗಳು ಮಾಹಿತಿ ನೀಡಿದ್ದಾರೆ. ಇಂಟರ್‌ಸಿಟಿ ಮತ್ತು ಅಂತಾರಾಜ್ಯ ಬಸ್ಸುಗಳಲ್ಲಿ ಸೀಟು ಸಾಮರ್ಥ್ಯಕ್ಕನುಗುಣವಾಗಿಯೇ ಪ್ರಯಾಣಿಸುತ್ತಿರುವುದು ಕಂಡುಬರುತ್ತಿದೆ. ಆದರೆ, ಮೈಸೂರು ನಗರ ಹಾಗೂ ಜಿಲ್ಲೆಯೊಳಗೆ ಗ್ರಾಮಾಂತರ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.

ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿರುವುದರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಬಸ್ಸುಗಳಲ್ಲಿ ಬೇಡಿಕೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಮೈಸೂರು ವಿಭಾಗಕ್ಕೆ 120 ಹೆಚ್ಚುವರಿ ಬಸ್ಸುಗಳ ಅಗತ್ಯವಿದೆ ಎಂದು ಸಾರಿಗೆ ಸಂಸ್ಥೆಗೆ ಕೋರಿಕೊಳ್ಳಲಾಗಿದೆ. ಅದೇ ರೀತಿ ಚಾಲಕರು ಮತ್ತು ನಿರ್ವಾಹಕರೂ ಬೇಕಾಗಿದ್ದು, ಟ್ರಿಪ್‌ಗಳ ಸಂಖ್ಯೆಗನುಗುಣವಾಗಿ ಸಿಬ್ಬಂದಿಯನ್ನೂ ಒದಗಿಸುವಂತೆ ಸಂಸ್ಥೆಯ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗ ಇರುವ ಬಸ್ಸುಗಳ ಟ್ರಿಪ್‌ಗಳನ್ನೂ ಹೆಚ್ಚಿಗೆ ಮಾಡುವ ಅನಿವಾರ್ಯತೆ ಎದುರಾಗಿರುವುದರಿಂದ ಕಂಡಕ್ಟರ್, ಡ್ರೈವರ್‌ಗಳನ್ನೂ ಹೆಚ್ಚುವರಿಯಾಗಿ ಪೂರೈಸುವಂತೆಯೂ ಕೇಳಿಕೊಳ್ಳಲಾಗಿದೆ ಎಂದು ಶ್ರೀನಿವಾಸ್ ತಿಳಿಸಿದರು.

ಪ್ರಸ್ತುತ ಮೈಸೂರು ವಿಭಾಗದಲ್ಲಿ ಹವಾನಿಯಂತ್ರಿತ ಐರಾವತ, ರಾಜಹಂಸ ಸೇರಿದಂತೆ 1,071 ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ 'ಶಕ್ತಿ'ಗೆ 830 ಬಸ್‌ಗಳು ಮಾತ್ರ ಅನ್ವಯವಾಗುತ್ತವೆ. 3,454 ಕಂಡಕ್ಟರ್ ಮತ್ತು ಡ್ರೈವರ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗಲೂ ನಮಗೆ 200 ಮಂದಿ ಕೊರತೆ ಇದ್ದರೂ ಹೇಗೋ ಹೊಂದಾಣಿಕೆ ಮಾಡಿಕೊಂಡು ಬಸ್‌ಗಳನ್ನು ಆಪರೇಟ್ ಮಾಡುತ್ತಿದ್ದೇವೆ ಎಂದರು.

ಈಗ ಬೇಡಿಕೆಗನುಸಾರ 120 ಹೆಚ್ಚುವರಿ ಬಸ್‌ಗಳನ್ನು ಒದಗಿಸಿದಲ್ಲಿ ಹೆಚ್ಚುವರಿಯಾಗಿ ಕನಿಷ್ಠ 400 ಮಂದಿ ಚಾಲಕರು ಮತ್ತು ನಿರ್ವಾಹಕರು ಬೇಕಾಗುತ್ತಾರೆ. ಈ ಹಿಂದೆ ವಿಭಾಗಕ್ಕೆ ಪ್ರತೀದಿನ 1.25 ಕೋಟಿ ಆದಾಯ ಬರುತ್ತಿತ್ತು. 'ಶಕ್ತಿ' ಯೋಜನೆ ಜಾರಿಯಾದ ಬಳಿಕ ದಿನಕ್ಕೆ 1.59 ಕೋಟಿ ರೂ. ಆದಾಯ ಬರುತ್ತಿದ್ದು, ದಿನಕ್ಕೆ 34 ಲಕ್ಷ ರೂ. ವರಮಾನ ಹೆಚ್ಚಾಗಿದೆ ಎಂದು ಶ್ರೀನಿವಾಸ ಮಾಹಿತಿ ನೀಡಿದರು.

'ಶಕ್ತಿ' ಜಾರಿಯಾದ ಜೂನ್ 11ರಿಂದೀಚೆಗೆ ಮೈಸೂರು ವಿಭಾಗದಲ್ಲಿ ಪ್ರತಿದಿನ 2.96 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದು, 67 ಲಕ್ಷ ರೂ. ಆದಾಯ ಬರುತ್ತಿದೆ. ಇದುವರೆಗೆ 44.78 ಲಕ್ಷ ಮಹಿಳೆಯರು ಪ್ರಯಾಣಿಸಿದ್ದು, 10.26 ಕೋಟಿ ರೂ. ಆದಾಯ ಬಂದಂತಾಗಿದೆ ಎಂದು ತಿಳಿಸಿದರು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಜಾರಿಗೆ ಬಂದ ನಂತರ ಐಷಾರಾಮಿ ಐರಾವತ, ರಾಜಹಂಸ ಮತ್ತು ಎಲೆಕ್ಟ್ರಿಕ್ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆಯಾಗಿದ್ದು, ಅವುಗಳಲ್ಲಿ ಉಂಟಾದ ನಷ್ಟವನ್ನು ಸಾಮಾನ್ಯ ಬಸ್ಸುಗಳಿಂದ ಭರಿಸಬಹುದಾಗಿದೆ ಎಂದು ಹೇಳಿದರು.

ಶಕ್ತಿ ಯೋಜನೆಯಿಂದ ಖಾಸಗಿ ಬಸ್, ಟ್ಯಾಕ್ಸಿ, ಆಟೋಗಳಲ್ಲಿ ಸಂಚರಿಸುತ್ತಿದ್ದ ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳತ್ತ ಮುಖ ಮಾಡಿದ್ದಾರೆ. ನಗರ ಪ್ರದೇಶದ ಆಟೋ, ಟ್ಯಾಕ್ಸಿಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ಸ್ವಲ್ಪಮಟ್ಟಿಗೆ ರೈಲು ಗಾಡಿಗಳಿಗೂ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿರುವುದನ್ನೂ ಗಮನಿಸಬಹುದಾಗಿದೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಮೈಸೂರಲ್ಲಿ ಜಿಲ್ಲಾಡಳಿತದಿಂದ ಕೆಂಪೇಗೌಡರ ಜಯಂತಿ

ಶಾಲಾ ಪಠ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಚರಿತ್ರೆ ಅಳವಡಿಸುವುದು ಅವಶ್ಯ

–ಹಿರಿಯ ಸಾಹಿತಿ ಬನ್ನೂರು ಕೆ.ರಾಜು

“ಎಲ್ಲರೂ ಸುಖದಿಂದ ಬಾಳಬೇಕು. ಸಂತೋಷದಿಂದ ಇರಬೇಕು. ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕೆಂದು ಋಷಿಗಳು ಹೇಳುತ್ತಾರೆ. ಇದನ್ನು ಕಾರ್ಯತಃ ನಡೆಸಿದವರು ಕೆಂಪೇಗೌಡರು. ಅವರು ಅತ್ಯಂತ ಸಾಮಾಜಿಕ ಕಳಕಳಿ ಹೊಂದಿದ್ದವರು. ಅವರ ಜಯಂತಿ ಆಚರಿಸುವುದರಿಂದ ಮುಂದಿನ ನಮ್ಮ ಪೀಳಿಗೆಗೆ ಬದುಕಿನ ಮಾರ್ಗದರ್ಶನ ದೊರೆಯುತ್ತದೆ. ಕೆಂಪೇಗೌಡರಲ್ಲಿದ್ದ ಸಾಮಾಜಿಕ ಕಳಕಳಿ ಅವರಲ್ಲೂ ಮೂಡುತ್ತದೆ.

–ಶ್ರೀ ಸೋಮನಾಥ ಸ್ವಾಮೀಜಿ

ಮೈಸೂರು,ಜೂ.27(ಪಿಎಂ)– ಮುಂದಿನ ಪೀಳಿಗೆಗೆ ನಾಡಪ್ರಭು ಕೆಂಪೇಗೌಡರ ಪರಿಚಯವಾಗಬೇಕು. ಅದಕ್ಕಾಗಿ ಶಾಲಾ ಪಠ್ಯ ಪುಸ್ತಕಗಳಲ್ಲಿ ನಾಡಪ್ರಭು ಕೆಂಪೇಗೌಡರ ಚರಿತ್ರೆಯನ್ನು ಸಂಕ್ಷಿಪ್ತವಾಗಿಯಾದರೂ ಅಳವಡಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಹಿರಿಯ ಸಾಹಿತಿ ಬನ್ನೂರು ಕೆ.ರಾಜು ಆಗ್ರಹಿಸಿದರು.

ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಜಗತ್ತಿನಲ್ಲಿ ಒಬ್ಬ ಸಾಮಂತ ರಾಜ ಬೆಂಗಳೂರಿನಂತಹ ಅದ್ಭುತ ನಗರವೊಂದನ್ನು ಕಟ್ಟಿದ್ದರೆ ಅದು ನಾಡಪ್ರಭು ಕೆಂಪೇಗೌಡರು ಮಾತ್ರ. ನಾಡನ್ನು ಕಟ್ಟಿದ್ದು ಮಾತ್ರವಲ್ಲದೆ, ಜನಸಮುದಾಯಗಳ ಮನಸ್ಸುಗಳನ್ನೂ ಕಟ್ಟಿದರು. ಅಂತಹ ಮಹನೀಯರಾದ ಕೆಂಪೇಗೌಡರ ಜಯಂತಿಯನ್ನು ಬಹಳ ತಡವಾಗಿ ನಾವು ಆಚರಣೆಗೆ ತಂದಿದ್ದೇವೆ. ಸರ್ವ ಜನಾಂಗವೂ ಕೊಂಡಾಡುವಂತಹ ಕೊಡುಗೆಗಳನ್ನು ಕೆಂಪೇಗೌಡರು ನೀಡಿದ್ದಾರೆ ಎಂದು ತಿಳಿಸಿದರು.

ಕೆಂಪೇಗೌಡರ ಇತಿಹಾಸವನ್ನು ಗೊಂದಲಮಯ ಮಾಡಲಾಗುತ್ತಿದೆ. ಕೆಂಪೇಗೌಡರ ವಂಶಸ್ಥರಲ್ಲಿ 9 ಮಂದಿ ಕೆಂಪೇಗೌಡರು ಇದ್ದಾರೆ. ಈ 9 ಮಂದಿಯೂ ಕೊಡುಗೆಗಳನ್ನು ನೀಡಿದ್ದು, ಅದರಲ್ಲಿ ನಾಡು ಕಟ್ಟಿದ ನಾಡಪ್ರಭು ಕೆಂಪೇಗೌಡರು ಮುಖ್ಯವಾದವರು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಕೆಂಪೇಗೌಡರ ನೈಜ ಇತಿಹಾಸ ತಿಳಿಸುವಂತಹ ಕೆಲಸವಾಗಬೇಕಿದೆ ಎಂದರು. ಇತಿಹಾಸ ಬರೆಯುವವರು ಕಡೇ ಪಕ್ಷ ನಿಜ ಬರೆಯಲಾಗದಿದ್ದರೂ ಸುಳ್ಳು ಬರೆಯಬಾರದು. ಆದರೆ ಕೆಂಪೇಗೌಡರ ವಿಚಾರದಲ್ಲಿ ಅನೇಕ ಸಂದರ್ಭದಲ್ಲಿ ಇಲ್ಲದನ್ನು ಬರೆಯಲಾಗುತ್ತಿದೆ. ಕೆಂಪೇಗೌಡರು ಭೈರವ ನಾಣ್ಯ ಟಂಕಿಸಿದ ಕಾರಣಕ್ಕೆ ಅವರನ್ನು ಜೈಲಿಗೆ ಹಾಕಿದ್ದರು ಎಂದು ಬಹಳಷ್ಟು ಕಡೆ ಪ್ರಚಾರವಾಗಿದ್ದು, ಇದು ವಾಸ್ತವವಲ್ಲ. ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಲು ಸಿಂಹಪಾಲು ಕೊಡುಗೆ ನೀಡಿದ್ದು ಕೆಂಪೇಗೌಡರು. ಅವರನ್ನು ಬೆಳ್ಳಿಯ ಕಂಬಗಳು ಒಳಗೊಂಡ ಚಿನ್ನದ ಪಲ್ಲಕ್ಕಿಯಲ್ಲಿ ರೈತಾಪಿ ವರ್ಗದ ಜನ ಮೆರವಣಿಗೆ ಮಾಡಿ ಗೌರವಿಸಿದ್ದರು ಎಂದು ತಿಳಿಸಿದರು.

ಪಿ.ಆರ್.ತಿಪ್ಪೇಸ್ವಾಮಿ ನೆನೆಯಬೇಕು: ನಾವು ನೋಡುತ್ತಿರುವ ಕೆಂಪೇಗೌಡರ ಫೋಟೋ ಕಾಲ್ಪನಿಕ ಬೆಂಗಳೂರಿನ ಬಿಬಿಎಂಪಿ ಎದುರು 60ರ ದಶಕದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಲಾಯಿತು. ಇದೇ ಕೆಂಪೇಗೌಡರ ಮೊದಲ ಪ್ರತಿಮೆ. ಈ ಪ್ರತಿಮೆಗೆ ರೇಖಾಚಿತ್ರ ಮಾಡಿಕೊಟ್ಟವರು ಮೂಲತಃ ಚಿತ್ರದುರ್ಗದವರಾದ ಮೈಸೂರಿನ ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ. ಇವರು ಕೆಂಪೇಗೌಡರ ಹೇಗಿದ್ದರು ಎಂದು ತಿಳಿದುಕೊಂಡು ಒಂದು ರೂಪ ನೀಡಿದರು. ಅದೇ ಕೆಂಪೇಗೌಡರ ಎಲ್ಲಾ ಪ್ರತಿಮೆಗಳು, ಚಿತ್ರಗಳಿಗೆ ಮೂಲ. ಅವರನ್ನು ನಾವು ನೆನೆಯಬೇಕು ಎಂದು ಹೇಳಿದರು.

ಕೆಂಪೇಗೌಡರನ್ನು ಕೇವಲ ಪಾಳೇಗಾರ ಇಲ್ಲವೇ ಸಾಮಂತ ಎಂದು ಸೀಮಿತವಾಗಿ ನೋಡಬಾರದು. ಕೆಂಪೇಗೌಡರ ಸಾಮ್ರಾಜ್ಯ ದೇವನಹಳ್ಳಿಯಿಂದ ಆರಂಭಗೊಂಡು ಪಿರಿಯಾಪಟ್ಟಣದವರೆಗೂ ಇತ್ತು. ಕೆಂಪೇಗೌಡರ ಕಾಲದಲ್ಲಿ ಅವರ ಸಂಸ್ಥಾನ, ಮೈಸೂರು ಸಂಸ್ಥಾನಕ್ಕಿಂತಲೂ ದೊಡ್ಡದಾಗಿತ್ತು ಎಂದರು.

ಅಪ್ಪಟ ಕನ್ನಡಿಗರು: ಕೆಂಪೇಗೌಡರು ಶೂರರು, ಧೀರರೂ ಮಾತ್ರವಲ್ಲದೆ, ಮಾನವೀಯ ಮೌಲ್ಯವುಳ್ಳವರಾಗಿದ್ದರು. ಎಲ್ಲಾ ಜಾತಿ ಜನಾಂಗಗಳಿಗೆ ಪೇಟೆಗಳನ್ನು ನಿರ್ಮಿಸಿದರು. ಇದು ನಮ್ಮ ಮೈಸೂರಿನ ಮಹಾರಾಜರಿಗೂ ಪ್ರೇರಣೆಯಾಯಿತು. ಹಾಗಾಗಿ ಅದೇ ಮಾದರಿಯಲ್ಲಿ ಇಲ್ಲಿಯೂ ಕೇರಿಗಳನ್ನು ನಿರ್ಮಿಸಲಾಯಿತು. ಜಗದ್ವಿಖ್ಯಾತ ದಾಖಲೆಗಳ ಧೀರರು, ಸಾವಿರ ಕೆರೆಗಳ ಸರದಾರರೂ ಆದ ಬೆಂಗಳೂರು ನಿರ್ಮಾತೃ ಕೆಂಪೇಗೌಡರು, ನಾಡು ಮರೆಯದ ಅಪ್ಪಟ ಕನ್ನಡದ ಕುವರ. ಆದರೆ ಕೆಲವರು ಅವರನ್ನು ವಲಸೆ ಬಂದವರು ಎಂದು ಪ್ರತಿಪಾದಿಸಿದ್ದು, ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೂ ಸಂಶೋಧನೆಯಾಗಲಿ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದವರು. ಅವರು ಮಾಡಿರುವ ಕೆಲಸಗಳ ಪ್ರಾಮುಖ್ಯತೆ ಅರಿತು ಅವುಗಳನ್ನು ಉಳಿಸಿಕೊಂಡು ಹೋಗುವ ಬಗ್ಗೆ ಯುವ ಜನರನ್ನು ಸಜ್ಜುಗೊಳಿಸಬೇಕು. ಕೆಂಪೇಗೌಡರು ಸೇರಿದಂತೆ ನಮ್ಮ ಎಲ್ಲಾ ಮಹನೀಯರು ಜಾತಿ ಮೀರಿ ಬೆಳೆದವರು. ಕೆಂಪೇಗೌಡರ ಕೊಡುಗೆಗಳ ಬಗ್ಗೆ ಇನ್ನು ಹೆಚ್ಚಿನ ಸಂಶೋಧನೆಗಳು ಆಗಬೇಕು ಎಂದು ಹೇಳಿದರು.

‘ಬೆಂಗಳೂರು’ ಕರ್ನಾಟಕದ ಕಾಮಧೇನು: ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕೆಂಪೇಗೌಡರು ಸೇರಿದಂತೆ ಎಲ್ಲಾ ಮಹನೀಯರನ್ನು ನಾವು ಆಗಾಗ್ಗೆ ಸ್ಮರಿಸಬೇಕು. ಕೆಂಪೇಗೌಡರು 500 ವರ್ಷಗಳ ಹಿಂದೆ ಒಂದು ಸುಂದರ ನಗರ ಕಟ್ಟಬೇಕೆಂದರೆ ಅದಕ್ಕೆ ಎಂತಹ ಅದ್ಭುತ ದೂರದೃಷ್ಟಿ ಹೊಂದಿದ್ದರು ಎಂಬುದು ಮುಖ್ಯ. ಬೆಂಗಳೂರನ್ನು ಏರ್ ಕಂಡಿಷನ್ ಸಿಟಿ ಎಂದು ಕರೆಯಲಾಗುತ್ತದೆ. ಬೆಂಗಳೂರಿನಲ್ಲಿ 37 ಡಿಗ್ರಿಗಿಂತ ತಾಪಮಾನ ಹೆಚ್ಚಾಗುವುದಿಲ್ಲ. ಅಂತಹ ಅದ್ಭುತ ನಗರವನ್ನು ಕೆಂಪೇಗೌಡರು ಕಟ್ಟಿದ್ದಾರೆ ಎಂದು ಸ್ಮರಿಸಿದರು.

ಈಗ ಕೆಆರ್‌ಎಸ್‌ನಿಂದ ಬೆಂಗಳೂರಿಗೆ ನೀರು ಪೂರೈಕೆಯಾಗುತ್ತಿದೆ. ಆದರೆ 500 ವರ್ಷಗಳ ಹಿಂದೆ ಬೆಂಗಳೂರು ಕಟ್ಟಿದಾಗ ಸಾವಿರ ಕೆರೆಗಳನ್ನು ನಿರ್ಮಿಸಿ ಕುಡಿಯುವ ನೀರಿನಲ್ಲಿ ಸ್ವಾವಲಂಬನೆ ಸಾಧಿಸಲಾಗಿತ್ತು. ಬೆಂಗಳೂರು ಕರ್ನಾಟಕದ ಪಾಲಿಗೆ ಆದಾಯ ತಂದುಕೊಡುವ ಕಾಮಧೇನು. ಇಡೀ ಕರ್ನಾಟಕ ಮತ್ತು ಬೆಂಗಳೂರನ್ನು ಪ್ರತ್ಯೇಕಿಸಿದರೆ ಬೆಂಗಳೂರೇ ಹೆಚ್ಚು ತೂಗುತ್ತದೆ. ರಾಜ್ಯಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಿಗೆ ಬೆಂಗಳೂರಿನಿಂದ ಬರುತ್ತಿರುವ ಆದಾಯ ಹಂಚಿಕೆಯಾಗುತ್ತದೆ. ಹಾಗಾಗಿ ಧನ್ಯತೆಯಿಂದ ನಾವು ಕೆಂಪೇಗೌಡರನ್ನು ಸ್ಮರಿಸಬೇಕು ಎಂದರು. 2013ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಕೆಂಪೇಗೌಡರ ಜಯಂತಿ ಆಚರಿಸಲು ಚಾಲನೆ ನೀಡಲಾಯಿತು. ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣವಾಯಿತು ಎಂದರು. ಇದಕ್ಕೂ ಮುನ್ನ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ವೇಳೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಕ್ಕಲಿಗ ಸಮುದಾಯದ 150 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಮೇಯರ್ ಡಾ.ಜಿ.ರೂಪ, ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು, ರಂಗಾಯಣದ ಉಪ ನಿರ್ದೇಶಕಿ ನಿರ್ಮಲ ಮಠಪತಿ ಮತ್ತಿತರರು ಹಾಜರಿದ್ದರು.



ಮೈಸೂರಿನ ಕಲಾಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕೆಂಪೇಗೌಡರ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ ದತ್ತಿ ಬಹುಮಾನ ಸ್ಥಾಪಿಸಬೇಕು; ಶಾಸಕ ಕೆ.ಹರೀಶ್‌ಗೌಡ

ಮೈಸೂರು,ಜೂ.27(ಪಿಎಂ)–ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ ಒಂದು ದತ್ತಿ ಬಹುಮಾನ ಸ್ಥಾಪನೆ ಮಾಡುವ ಕೆಲಸವು ಶಾಸಕ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಆಗಬೇಕೆಂದು ಶಾಸಕ ಕೆ.ಹರೀಶ್‌ಗೌಡ ಮನವಿ ಮಾಡಿದರು. ದತ್ತಿ ಬಹುಮಾನ ಸ್ಥಾಪನೆಗೆ ನಾನು ದೇಣಿಗೆ ನೀಡುತ್ತೇನೆ. ಜಿ.ಟಿ.ದೇವೇಗೌಡರು 2015ರಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಅದು ಈಗ ಆಗಬೇಕಿದ್ದು, ಆ ಮೂಲಕ ನಮ್ಮ ಸಮಾಜದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಬೇಕು. ನಮ್ಮ ಸಮುದಾಯದಲ್ಲೂ ಚಳವಳಿಗಾರರು, ಸಾಹಿತಿಗಳು, ಸಾಧನೆ ಮಾಡಿದವರು ಇದ್ದಾರೆ. ಮುಂದಿನ ಕೆಂಪೇಗೌಡರ ಜಯಂತಿಗಳಿಗೆ ಅವರೆಲ್ಲರಿಗೂ ಆಹ್ವಾನ ನೀಡಬೇಕು ಎಂದರು. ನಮ್ಮ ಸಮುದಾಯದ ಸಂಘಟನೆ ವಿಚಾರದಲ್ಲಿ ಯಾವಾಗಲೂ ಒಕ್ಕಲಿಗರ ಸಂಘಟನೆಗಳೊಂದಿಗೆ ಇರುತ್ತೇನೆ. ಸಮುದಾಯ ಕಟ್ಟಕಡೆಯಲ್ಲಿ ಇರುವವರ ಶ್ರೇಯೋಭಿವೃದ್ಧಿಗೆ ನಾವು ಸಹಕಾರ ನೀಡಬೇಕಿದೆ ಎಂದು ಹೇಳಿದರು. ರಾಜ್ಯ ಸರ್ಕಾರದಿಂದ ಕೆಂಪೇಗೌಡ ರತ್ನ ಪ್ರಶಸ್ತಿ ಕೊಡಮಾಡುತ್ತಿದ್ದು, ಅದೇ ಮಾದರಿಯಲ್ಲಿ ಜಿಲ್ಲಾ ಸಂಘಟನೆಗಳ ಮೂಲಕ ವರ್ಷಕ್ಕೆ ಇಬ್ಬರು ಅಥವಾ ಮೂವರನ್ನು ಗುರುತಿಸಿ ಪ್ರಶಸ್ತಿ ನೀಡುವ ಮೂಲಕ ಜಯಂತಿಯ ರಂಗನ್ನು ಇನ್ನು ಹೆಚ್ಚಿಸಬೇಕು ಎಂದರು.

ಸಮುದಾಯದ ಸಂಘಟನೆಗೆ ಕೆಂಪೇಗೌಡರ ಜಯಂತಿ ಸಹಕಾರಿ; ಶಾಸಕ ಜಿಟಿಡಿ

ಮೈಸೂರು,ಜೂ.27(ಪಿಎಂ)– ಮುಂದಿನ ವರ್ಷ ಇನ್ನೂ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಬೇಕು. ಸಮುದಾಯದ ಸಂಘಟನೆಗೆ ಕೆಂಪೇಗೌಡರ ಜಯಂತಿ ಸಹಕಾರಿ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಐತಿಹಾಸಿಕ ಸಮಾವೇಶದ ಮೂಲಕ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕೆಂದು ಆಗ್ರಹಿಸಿದ್ದು ಮೈಸೂರು ಜಿಲ್ಲೆಯ ಒಕ್ಕಲಿಗ ಸಮುದಾಯ. 2015ರಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕೆಂಪೇಗೌಡ ಜಯಂತಿ ಆಯೋಜಿಸಿ, 60 ಸಾವಿರ ಜನರನ್ನು ಸೇರಿಸಲಾಗಿತ್ತು. ಅಂದು ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲು ಆಗ್ರಹಿಸಲಾಯಿತು. ಅಲ್ಲದೆ, ಕೆಂಪೇಗೌಡರ ಹೆಸರಿನಲ್ಲಿ ಪ್ರಾಧಿಕಾರ ಮಾಡಬೇಕೆಂದೂ ಒತ್ತಾಯಿಸಲಾಗಿತ್ತು ಎಂದರು. ಈ ನಮ್ಮ ಬೇಡಿಕೆಗಳನ್ನು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಂದು ಸಹ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯನವರಿಗೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ರಚನೆಯಾಯಿತು. ಜಯಂತಿಯೂ ಆಚರಿಸುವಂತಾಯಿತು ಎಂದು ಹೇಳಿದರು. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮಾಡಿದ ಹಿನ್ನೆಲೆಯಲ್ಲಿ ಪ್ರಪಂಚದಲ್ಲೇ ಕೆಂಪೇಗೌಡರ ಹೆಸರು ಕೇಳುವಂತಾಗಿದೆ. ಕೆಂಪೇಗೌಡರು ಇನ್ನು ಬಹಳಷ್ಟು ಕೊಡುಗೆ ಕೊಟ್ಟಿದ್ದು, ಆ ಬಗ್ಗೆ ಅಧ್ಯಯನ, ಸಂಶೋಧನೆಗಳು ನಡೆಯಬೇಕು. ಇಂದು ಬೆಂಗಳೂರು ವಿಶ್ವವಿಖ್ಯಾತಿ ಪಡೆಯಲು ಕೆಂಪೇಗೌಡರೇ ಕಾರಣ. ಅಲ್ಲಿ ಬರುತ್ತಿರುವ ಆದಾಯ ಇಡೀ ರಾಜ್ಯಕ್ಕೆ ಹಂಚಿಕೆ ಆಗುತ್ತಿದೆ ಎಂದು ತಿಳಿಸಿದರು.

ಕೆಂಪೇಗೌಡರ ಚರಿತ್ರೆ; ಪಠ್ಯದಲ್ಲಿ ಅಳವಡಿಸಲು ವಿಧಾನಸೌಧದಲ್ಲಿ ಧ್ವನಿ ಎತ್ತಲು ಒತ್ತಾಯ

ಮೈಸೂರು,ಜೂ.27(ಪಿಎಂ)–ಶಾಲಾ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಚರಿತ್ರೆ ಅಳವಡಿಸಲು ವಿಧಾನಸೌಧದಲ್ಲಿ ಧ್ವನಿ ಎತ್ತಬೇಕೆಂದು ಕೆಲ ಸಭಿಕರು ಶಾಸಕ ಜಿ.ಟಿ.ದೇವೇಗೌಡರನ್ನು ಒತ್ತಾಯಿಸಿದರು.

ಜಿ.ಟಿ.ದೇವೇಗೌಡರು ಭಾಷಣ ಮುಗಿಸುವ ವೇಳೆ ಎದ್ದು ನಿಂತ ಸಭಿಕರೊಬ್ಬರು, ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಚರಿತ್ರೆ ಅಳವಡಿಸಲು ತಾವೆಲ್ಲರೂ ವಿಧಾನಸೌಧದಲ್ಲಿ ಧ್ವನಿ ಎತ್ತಬೇಕೆಂದು ಆಗ್ರಹಿಸುತ್ತಿದ್ದಂತೆ ಮತ್ತೊಬ್ಬರು ಎದ್ದು ನಿಂತು, ಸರ್ಕಾರಿ ಕಚೇರಿ, ಶಾಲಾ–ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಅಳವಡಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ಎಲ್ಲವನ್ನು ಒಂದೊಂದಾಗಿ ಮಾಡೋಣ. ನೀವು ಪ್ರತಿವರ್ಷ ಕೆಂಪೇಗೌಡರ ಜಯಂತಿಗೆ ಐದು ಸಾವಿರ ಜನ ಸೇರಿಸಿ ಎಂದು ಕುಟುಕಿದರು.



ಕೆಂಪೇಗೌಡರ ದೂರದೃಷ್ಟಿಯೇ ಬೆಂಗಳೂರು ನಗರ ಅಭಿವೃದ್ಧಿಗೆ ಕಾರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಣೆ

ಬೆಂಗಳೂರು, ಜೂ. 27 (ಕೆಎಂಶಿ)– ಬೆಂಗಳೂರು ನಗರದ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರು ಒಬ್ಬ ದಕ್ಷ ಆಡಳಿತಗಾರರು. ಬೆಂಗಳೂರಿನ ಅಭಿವೃದ್ಧಿಗೆ ಸುಭದ್ರ ಅಡಿಪಾಯವನ್ನು ಹಾಕಿಕೊಟ್ಟಿದ್ದಾರೆ. ಆ ಕಾಲದಲ್ಲಿಯೇ ವಿವಿಧ ಜನಾಂಗಗಳ ವೃತ್ತಿ ಆಧರಿಸಿ ಪೇಟೆಗಳನ್ನು ನಿರ್ಮಿಸಿಕೊಟ್ಟಿದ್ದರು. ಅವರ ಆಡಳಿತ ನಮಗೆಲ್ಲ ಸ್ಫೂರ್ತಿ ಎಂದು ತಿಳಿಸಿದರು. ರಾಜ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದಲ್ಲಿಯೂ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಸರ್ಕಾರದ ಮಟ್ಟದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ, ದೇವನಹಳ್ಳಿಯ ವಿಮಾನನಿಲ್ದಾಣಕ್ಕೆ ಅವರ ಹೆಸರು ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನವನ್ನು ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.



ಮೈಸೂರಿನ ಕುವೆಂಪುನಗರದ ಗಗನಚುಂಬಿ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಆಚರಿಸಲಾಯಿತು. ಈ ವೇಳೆ ಚೆಸ್ಕಾಂ ಎಂಡಿ ಜಯವಿಭವಸ್ವಾಮಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶ್ರೀ ಮನೆ ಮಂಚಮ್ಮ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹುಯಿಲಾಳು ರಾಮಸ್ವಾಮಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ; ಕರ್ನಾಟಕ ಹೈಕೋರ್ಟ್

ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ತೆರಿಗೆ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಜತೆಗೆ, ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ: ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆ ನೀಡಿದ ವಿಚಾರವಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ಗೆ ತೆರಿಗೆ ವಿನಾಯಿತಿ ನೀಡಲಾಗಿತ್ತು. 27.23 ಕೋಟಿ ಹಣ ದೇಣಿಗೆ ನೀಡಲಾಗಿದೆ ಎಂದು ಟ್ರಸ್ಟ್ ಘೋಷಿಸಿತ್ತು. ಆದರೆ, ಈ ದೇಣಿಗೆಗೆ ತೆರಿಗೆ ವಿನಾಯಿತಿ ನೀಡಲು ಐಟಿ ಇಲಾಖೆ ನಿರಾಕರಿಸಿತ್ತು. ಇದರ ವಿರುದ್ಧ ಟ್ರಸ್ಟ್, ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿತ್ತು. ಅದನ್ನು ಪರಿಗಣಿಸಿದ್ದ ಮೇಲ್ಮನವಿ ಪ್ರಾಧಿಕಾರ ತೆರಿಗೆ ವಿನಾಯಿತಿ ನೀಡಲು ಆದಾಯ ತೆರಿಗೆ ಇಲಾಖೆಗೆ ಆದೇಶಿಸಿತ್ತು. ಮೇಲ್ಮನವಿ ಪ್ರಾಧಿಕಾರ ನೀಡಿದ್ದ ಆದೇಶವನ್ನು ಆದಾಯ ತೆರಿಗೆ ಇಲಾಖೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಇದನ್ನು ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ತೆರಿಗೆ ವಿನಾಯಿತಿ ನೀಡುವಂತೆ ಆದೇಶ ನೀಡಿದೆ.

ಕಾಂಗ್ರೆಸ್ ಗ್ಯಾರಂಟಿಗಳಿಗೆ ವ್ಯಾಪಕ ಪ್ರಚಾರ ನೀಡಬೇಕಿದೆ

● ಕಾರ್ಯಕರ್ತರಿಗೆ ಸಚಿವ ದಿನೇಶ್ ಗುಂಡೂರಾವ್ ಕಿವಿಮಾತು ● ಮೈಸೂರು ಕಾಂಗ್ರೆಸ್ ಕಚೇರಿಯಲ್ಲಿ ಸಚಿವರಿಗೆ ಅಭಿನಂದನೆ

ಮೈಸೂರು, ಜೂ.27(ಎಂಕೆ)– ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಗೆ ವ್ಯಾಪಕ ಪ್ರಚಾರ ಕೊಡಬೇಕು. ನಮ್ಮಿಂದ(ಕಾಂಗ್ರೆಸ್)ಲೇ ಆಗುತ್ತಿದೆ ಎಂಬುದನ್ನು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಶೇ.90 ರಷ್ಟು ಜನರು ಗೃಹಜ್ಯೋತಿ ಯೋಜನೆ ಬಳಸಿಕೊಳ್ಳಲಿದ್ದಾರೆ. ಯೋಜನೆಯ ಮಾಹಿತಿಯುಳ್ಳ ಫ್ಲೆಕ್ಸ್‌ಗಳನ್ನು ಚೆಸ್ಕಾಂ ಕಚೇರಿಗಳ ಆವರಣದಲ್ಲಿ ಅಳವಡಿಸಿ. ಬಡವರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಬ್ಯಾನರ್ ಅಳವಡಿಸಿ. ಇದರಿಂದ ಅವರಿಗೆ ಮಾಹಿತಿ ಕೊರತೆಯಾಗದಂತೆ ಸಹಕರಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ಲಾಗಿನ್ ರಿಜಿಸ್ಟ್ರೇಷನ್‌ಗೆ ಅವಕಾಶ ಪಡೆದು ಫಲಾನುಭವಿಗಳನ್ನು ಯೋಜನೆಗೆ ನೋಂದಣಿ ಮಾಡಿಸಿ ಎಂದು ಸೂಚಿಸಿದರು.

ನೆಗೆಟಿವ್ ಪ್ರಚಾರ ತಪ್ಪಿಸಿ: ಗ್ರಾಮೀಣ ಭಾಗದಲ್ಲಿರುವ ಗ್ರಾಮ ಒನ್ ಕೇಂದ್ರಗಳನ್ನು ಬಿಜೆಪಿ ಕಾರ್ಯಕರ್ತರಿಗೆ ಹೆಚ್ಚಾಗಿ ಕೊಟ್ಟುಬಿಟ್ಟಿದ್ದಾರೆ. ಅಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುವವರೇ ಹೆಚ್ಚಾಗಿರುತ್ತಾರೆ. ಅಪ್ಲಿಕೇಷನ್ ಹಾಕಲು ಹೋಗುವವರ ಬಳಿ ಹಣ ತೆಗೆದುಕೊಂಡು ಕೆಲಸ ಮಾಡಿಕೊಡುವುದರ ಜೊತೆಗೆ ಇದನ್ನೆಲ್ಲಾ ಯಾಕೆ ಮಾಡಬೇಕಾಗಿತ್ತು ಎಂದು ನೆಗೆಟಿವ್ ಆಗಿ ಮಾತನಾಡುತ್ತಾರೆ. ಇದನ್ನು ತಪ್ಪಿಸಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಜನರೊಂದಿಗೆ ಇದ್ದು, ಅವರ ಕೆಲಸವನ್ನು ಉಚಿತವಾಗಿ ಮಾಡಿಕೊಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಳ್ಳೆ ರಿಸಲ್ಟ್: ಮೈಸೂರು ಜಿಲ್ಲೆಯಲ್ಲಿ ಒಳ್ಳೆಯ ರಿಸಲ್ಟ್ ಬಂದಿದೆ. ಹುಣಸೂರು ಹಾಗೂ ಕೆ.ಆರ್.ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡಿದ್ದೇವೆ. ಅಭ್ಯರ್ಥಿಗಳು ಕೂಡ ಗೆಲುವಿಗಾಗಿ ಶ್ರಮಿಸಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಅಲ್ಪ ಅಂತರದಲ್ಲಿ ಸೋತಿರುವುದು ಬೇಸರ ತಂದಿದೆ. ಆದರೆ ಒಟ್ಟಾರೆಯಾಗಿ ನೋಡುವುದಾದರೆ ಜಿಲ್ಲೆಯಲ್ಲಿ ಒಳ್ಳೆಯ ರಿಸಲ್ಟ್ ಬಂದಿದ್ದು, ಪಕ್ಷ ಕಟ್ಟುವ ಕೆಲಸ ಇನ್ನಷ್ಟು ಚುರುಕಾಗಬೇಕು ಎಂದರು.

ಕೆಲಸ ಮಾಡಿಕೊಡುವೆ: ವರ್ಗಾವಣೆ ಹಾಗೂ ಇನ್ನಿತರೆ ವಿಚಾರಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಮನವಿಗಳು ಬಂದಿವೆ. ಕಾಂಗ್ರೆಸ್ ಕಾರ್ಯಕರ್ತರು ತಮಗೆ ಬೇಕಾದವರ ಪರವಾಗಿ ಮನವಿ ಮಾಡುತ್ತಿದ್ದು, ಅವರ ಕೆಲಸ ಮಾಡಿಕೊಡುತ್ತೇನೆ. ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರ ಕೆಲಸ ಮಾಡಿಕೊಡುವುದು ಮುಖ್ಯವಾಗಿದೆ. ಹಾಗೆಯೇ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ ಎಂದು ತಿಳಿಸಿದರು.

ಜೋಶ್ ಕಡಿಮೆಯಾಗಲಿದೆ: ‘ಶಕ್ತಿ’ ಯೋಜನೆಯಿಂದ ಬಸ್‌ಗಳಲ್ಲಿ ಪುರುಷರಿಗೆ ಸೀಟ್‌ಗಳೇ ಸಿಗುತ್ತಿಲ್ಲ. ಅವರಿಗೂ ಸುಗಮ ಸಂಚಾರಕ್ಕೆ ಅವಕಾಶವಾಗುವಂತೆ ನಿಯಮ ತನ್ನಿ ಎಂದು ಕಾಂಗ್ರೆಸ್ ಮುಖಂಡರಾದ ಕಮಲಮ್ಮ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಶೇ.50ರಷ್ಟು ಆಸನಗಳನ್ನು ಪುರುಷರಿಗೂ ಮೀಸಲಿಡಲಾಗಿದೆ. ಆದರೆ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿರುವುದರಿಂದ ತೊಂದರೆಯಾಗಿದೆ. ಆರಂಭದಲ್ಲಿ ಇದೆಲ್ಲಾ ಸಹಜ. ದಿನಕಳೆದಂತೆ ಮಹಿಳೆಯರಲ್ಲಿನ ಜೋಶ್ ಕಡಿಮೆಯಾಗಲಿದೆ ಎಂದರು. ಬಳಿಕ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರನ್ನು ಅಭಿನಂದಿಸಲಾಯಿತು. ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಎಐಸಿಸಿ ಸದಸ್ಯ ಸೂರಜ್ ಹೆಗಡೆ, ಕೆಪಿಸಿಸಿ ಸದಸ್ಯ ರವಿಶಂಕರ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್, ಮೈಸೂರು ಗ್ರಾಮಾಂತರ ಸೇವಾದಳ ಅಧ್ಯಕ್ಷ ಸಾಮ ಯೋಗೇಶ್ ಮತ್ತಿತರರಿದ್ದರು.



108 ಆಂಬುಲೆನ್ ವ್ಯವಸ್ಥೆಯಲ್ಲಿ ಬದಲಾವಣೆ...

ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ 108 ಆಂಬುಲೆನ್ಸ್‌ಗಳು ಖಾಸಗಿ ಆಸ್ಪತ್ರೆಗಳತ್ತ ಹೋಗುತ್ತಿವೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ ಕಾಂಗ್ರೆಸ್ ಮುಖಂಡ ಹುಣಸೂರಿನ ಹುಯಿಲಾಳು ತೇಜುರಾಜ್ ಮಾತಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸದ್ಯದಲ್ಲಿ 108 ಆಂಬುಲೆನ್ಸ್ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುವುದು. ಆಂಬುಲೆನ್ಸ್‌ಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂಬುದನ್ನು ಟ್ರ್ಯಾಕ್ ಮಾಡಲಾಗುವುದು. ಆಂಬುಲೆನ್ಸ್ ನಿರ್ವಹಣೆಗೆ ಹೊಸದಾಗಿ ಟೆಂಡರ್ ಕರೆಯಲು ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲಿಯೇ ಆಂಬುಲೆನ್ಸ್ ಸಂಬಂಧಿತ ಸಮಸ್ಯೆಗಳು ದೂರಾಗಲಿವೆ ಎಂದು ಭರವಸೆ ನೀಡಿದರು.

ಮೈಸೂರು ಮಿತ್ರ ಬುಧವಾರ 28 ಜೂನ್ 2023

ಬೆಂಗಳೂರನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತೆ

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ



ಮಂಡ್ಯ, ಜೂ.27– ಬೆಂಗಳೂರನ್ನು ವಿಶ್ವದ ಉದ್ದಗಲಕ್ಕೂ ಪರಿಚಯಿಸಿದ ಕೀರ್ತಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ನಗರದ ಕಲಾಮಂದಿರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ನಾವು ಒಂದು ಜಿಲ್ಲೆ ರಚಿಸಲು ಸರ್ಕಾರ, ಸಾಹಿತಿಗಳು, ಸಾರ್ವಜನಿಕರು, ಪ್ರಗತಿಪರರೆಲ್ಲಾ ಸೇರಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಂಡು ರಚಿಸಬೇಕಾಗುತ್ತದೆ. ಆದರೆ ಕೆಂಪೇಗೌಡರು ಯಾವುದೇ ವಿವಾದಕ್ಕೆ ಅವಕಾಶ ಕೊಡದೆ ಈ ನಾಡಿನ ನೆಲ, ಜಲ, ಭಾಷೆ ಜಾತಿಗೆ ಅನುಗುಣವಾಗಿ ಅಂದೇ ಬೆಂಗಳೂರನ್ನು ನಿರ್ಮಾಣ ಮಾಡಿ ನಮಗೆಲ್ಲಾ ಮಾದರಿಯಾಗಿದ್ದಾರೆ ಎಂದರು.

ಕೆಂಪೇಗೌಡರ ಸಾಧನೆಯನ್ನು ಯಾರೂ ಮಾಡಲು ಸಾಧ್ಯವಿಲ್ಲ. ಅವರ ಕಾರ್ಯಗಳಾದ ಕೆರೆಗಳ ನಿರ್ಮಾಣ, ಕೆರೆಯಲ್ಲಿ ಹೂಳು ತೆಗೆಯುವುದು, ಬೆಂಗಳೂರು ರಕ್ಷಣೆಗಾಗಿ ಕೋಟೆ ನಿರ್ಮಾಣಗಳ ಇತಿಹಾಸವನ್ನು ಇಂದಿನ ಯುವ ಪೀಳಿಗೆ ಅರಿಯಬೇಕಿದೆ ಎಂದರು. ಮೈಸೂರು, ಮಂಡ್ಯ ಜನರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಬೆಂಗಳೂರು ಹಾಗೂ ಸುತ್ತಮುತ್ತಲ ಜನರು ಕೆಂಪೇಗೌಡರನ್ನು ಸ್ಮರಿಸಿಕೊಳ್ಳಬೇಕು. ಅವರ ಕೆಲಸ ಕಾರ್ಯಗಳಿಂದ ನಾವು ನೆಮ್ಮದಿಯಿಂದ ಬದುಕುವಂತಾಗಿದೆ ಎಂದ ಅವರು, ಮಂಡ್ಯ ಅಭಿವೃದ್ಧಿಗೆ ನಾನೂ ಮತ್ತು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಸಾರ್ವಜನಿಕರು ಕೈ ಜೋಡಿಸಬೇಕು. ಎಲ್ಲರ ಸಹಕಾರದಿಂದ ಮಂಡ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ ಎಂದರು.

ಮೈಷುಗರ್ ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಮುಖವಾಗಿ ಈ ಭಾಗದ ರೈತರು ಕಬ್ಬನ್ನು ಕಾರ್ಖಾನೆಗೆ ಸರಬರಾಜು ಮಾಡಬೇಕು. ಸಮಯಕ್ಕೆ ತಕ್ಕಂತೆ ಸರ್ಕಾರ ಅಗತ್ಯ ನೆರವುಗಳನ್ನು ಪೂರೈಸುತ್ತದೆ. ರೈತರು ಸಕ್ಕರೆ ಕಾರ್ಖಾನೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಮಾತನಾಡಿ, ಕೆಂಪೇಗೌಡರ ಜನಪರ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ. ಕೆಂಪೇಗೌಡರ ರೀತಿ ಜನಪ್ರತಿನಿಧಿಗಳು ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಮುಂದಾಗಬೇಕಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕೆಂಪೇಗೌಡರ ಜಯಂತಿ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಸರ್ಕಾರ ಕೆಂಪೇಗೌಡರ ದೂರದೃಷ್ಟಿಯನ್ನು ಮನಗಂಡು ಇಡೀ ರಾಜ್ಯಕ್ಕೆ ವಿಸ್ತರಿಸಿದೆ. ಗ್ರಾಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಅವರ ಜೀವನ ಸಂದೇಶಗಳನ್ನು ತಿಳಿಸಬೇಕಿದೆ ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತ ಕೆಂಪೇಗೌಡರ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಂತರ ಒಕ್ಕಲಿಗ ಮಹಾಸಭಾದಿಂದ ಸಚಿವರಿಗೆ ಕೆಂಪೇಗೌಡರ ಜಯಂತಿ ಕುರಿತು ಮನವಿ ಪತ್ರ ಸಲ್ಲಿಸಲಾಯಿತು. ಇದೇ ವೇಳೆ ಸಿರಿಗೆ ಸೆರೆ ಪುಸ್ತಕದ ಕರ್ತೃ ಜಯರಾಂ ರಾಯಪುರ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಅವರನ್ನು ಸಚಿವರು ಸನ್ಮಾನಿಸಿದರು.

ವೇದಿಕೆಯಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮನಂದನಾಥ ಸ್ವಾಮೀಜಿ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್, ಜಿಪಂ ಸಿಇಓ ಶೇಕ್ ತನ್ವೀರ್ ಆಸಿಫ್, ಮಂಡ್ಯ ವಿವಿ ಕುಲಪತಿ ಡಾ.ಪುಟ್ಟರಾಜು, ಉಪವಿಭಾಗಾಧಿಕಾರಿ ಎಂ.ಪಿ.ಕೃಷ್ಣಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರರಿದ್ದರು.

ಬಜೆಟ್‌ನಲ್ಲಿ ಮಂಡ್ಯ ಅಭಿವೃದ್ಧಿಗೆ 500 ಕೋಟಿ ನೀಡಲು ಮನವಿ

ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಾಣ ಮಾಡಲಿಲ್ಲ ಎಂದಿದ್ದರೆ ನಮ್ಮ ಮಕ್ಕಳಿಗೆ ಅಷ್ಟು ದೊಡ್ಡ ನಗರದಲ್ಲಿ ಕೆಲಸ ಸಿಗುತ್ತಿರಲಿಲ್ಲ. ಯಾವುದೇ ತಾರತಮ್ಯವಿಲ್ಲದೇ ಎಲ್ಲಾ ಜಾತಿ ಜನಾಂಗಕ್ಕೂ ಬೆಂಗಳೂರನ್ನು ಕಟ್ಟಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು. ಮಂಡ್ಯ ಅಭಿವೃದ್ಧಿಗೆ ಎಲ್ಲಾ ಶಾಸಕರ ನಿಯೋಗವು ಬಜೆಟ್‌ನಲ್ಲಿ 500 ಕೋಟಿ ನೀಡಿ ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇವೆ. ಮಂಡ್ಯ ನಗರದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಹಾಗೂ ಬಡಾವಣೆಗಳ ನಿರ್ಮಾಣಕ್ಕೆ ಚಿಂತಿಸಲಾಗುತ್ತಿದ್ದು, ಇದಕ್ಕೆ ಸಚಿವರು ಕೈಜೋಡಿಸಬೇಕಿದೆ ಎಂದರು.

ನಾಲ್ವಡಿಯವರ ಜನಪರ ಆಡಳಿತಕ್ಕೆ ಕೆಂಪೇಗೌಡರೇ ಪ್ರೇರಕ ಶಕ್ತಿ

ಕನ್ನಡಪರ ಹೋರಾಟಗಾರ ಸಿ.ಕೆ.ರಾಮೇಗೌಡ



ಕೆ.ಆರ್.ಪೇಟೆ, ಜೂ.27– ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಫಲವಾಗಿ ಬೆಂಗಳೂರು ನಿರ್ಮಾಣವಾಗಿದೆ. ಮಾನವ ವೃತ್ತಿ, ಕಸುಬುಗಳಿಗೆ ಅನುಸಾರವಾಗಿ ಒಂದೊಂದು ಪೇಟೆಗಳನ್ನು ನಿರ್ಮಿಸಿರುವ ಕೆಂಪೇಗೌಡರು ಸರ್ವ ಜನಾಂಗದ ಶಾಂತಿಯ ತೋಟದ ಆಧಾರದ ಮೇಲೆ ಬೆಂಗಳೂರನ್ನು ನಿರ್ಮಿಸಿ ದಕ್ಷ ಆಡಳಿತ ನೀಡಿದ್ದಾರೆ ಎಂದು ಕನ್ನಡಪರ ಹೋರಾಟಗಾರ ಸಿ.ಕೆ.ರಾಮೇಗೌಡ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಮುಂಭಾಗ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜನಪರ ಆಡಳಿತ ನೀಡಲು ನಾಡಪ್ರಭು ಕೆಂಪೇಗೌಡರು ಪ್ರೇರಕ ಶಕ್ತಿಯಾಗಿದ್ದರು. ಮಹಿಳಾ ಸಮಾನತೆ, ಶಿಕ್ಷಣ ಹಾಗೂ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿದ್ದ ಮೈಸೂರು ಅರಸರು ಕೆಂಪೇಗೌಡರ ಆಡಳಿತ ಅನುಸರಿಸಿ ಕಾರ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದರು.

ಸರ್ವ ಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಿ ಅವರ ವೃತ್ತಿ, ಕಸುಬುಗಳಿಗೆ ಅನುಸಾರವಾಗಿ ಪೇಟೆಗಳನ್ನು ನಿರ್ಮಿಸುವ ಮೂಲಕ ಜನಸಾಮಾನ್ಯರ ದೊರೆಗಳಾಗಿ ಹೊರಹೊಮ್ಮಿದ್ದ ಕೆಂಪೇಗೌಡರು ಸರ್ವಶ್ರೇಷ್ಠ ದಾರ್ಶನಿಕರಾಗಿದ್ದರಲ್ಲದೆ ಅಪ್ರತಿಮ ಆಡಳಿತಗಾರರಾಗಿದ್ದರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹೆಚ್.ಟಿ.ಮಂಜು, ಕೆಂಪೇಗೌಡರ ದೂರದೃಷ್ಟಿ, ಆಡಳಿತ, ಚಿಂತನೆಯನ್ನು ಬಣ್ಣಿಸಿದರು. ಅಲ್ಲದೇ ವಿಜಯನಗರದ ಅರಸರ ಸಾಮಂತ ರಾಜರಾಗಿ ಕೆಂಪೇಗೌಡರು ಆಡಳಿತ ನಡೆಸಿದರೂ ಸ್ವತಂತ್ರ ರಾಜರಾಗಿ ಜನಪರ ಆಡಳಿತ ನೀಡಿ ಇತಿಹಾಸ ಪುಟಗಳಲ್ಲಿ ದಾಖಲಾಗಿದ್ದಾರೆ ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಮಾತನಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನಾ ಕೆಂಪೇಗೌಡರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು.

ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮೇಗೌಡ, ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎನ್.ಎಸ್.ಗಂಗಾಧರ್, ಮಧು, ತಾಲೂಕು ಕರವೇ ಅಧ್ಯಕ್ಷ ವೇಣು, ಟೆಂಪೋ ಶ್ರೀನಿವಾಸ್, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಮೋಹನ್, ಕೃಷ್ಣೇಗೌಡ, ಕಾಳೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಹಾಸ, ನಾಗರಾಜೇಗೌಡ, ಗ್ರೇಡ್–2 ತಹಸೀಲ್ದಾರ್ ವಿಶಾಲ್, ತಾಪಂ ಇಓ ಸತೀಶ್, ಪುರಸಭೆ ಮುಖ್ಯಾಧಿಕಾರಿ ಬಸವರಾಜು, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್ ಸೇರಿದಂತೆ ಇನ್ನಿತರರಿದ್ದರು.



ಶ್ರೀರಂಗಪಟ್ಟಣದ ಮೈಸೂರು–ಬೆಂಗಳೂರು ಹೆದ್ದಾರಿಯ ಕೆಂಪೇಗೌಡ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಒಕ್ಕಲಿಗ ಸಮಾಜದಿಂದ ಆಚರಿಸಲಾಯಿತು.

ಕಳಪೆ ರಸಗೊಬ್ಬರ ಮಾರಾಟ ಕಂಡು ಬಂದರೆ ಕ್ರಮ

ಕೆಡಿಪಿ ಸಭೆಯಲ್ಲಿ ಎನ್.ಚಲುವರಾಯಸ್ವಾಮಿ ಎಚ್ಚರಿಕೆ



ಮಂಡ್ಯ, ಜೂ.27– ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದ್ದು, ರೈತರಿಗೆ ಉತ್ತಮ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಿಗಬೇಕು. ಕಳಪೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಮಂಗಳವಾರ ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ವಿಮೆ ಕುರಿತು ರೈತರಿಗೆ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಮನವಿ ಮಾಡಿದ ಅವರು, ರಾಸುಗಳಲ್ಲಿ ಕಂಡು ಬರುವ ಚರ್ಮಗಂಟು ರೋಗ ತಡೆಗಟ್ಟಲು ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಣೆ ಮಾಡುವಂತೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೀನು ಮರಿ ಸಾಕಾಣಿಕೆ ಸಾಮಾನ್ಯವಾಗಿ ದೊಡ್ಡ ಕೆರೆಗಳಲ್ಲಿ ನಡೆಯುತ್ತದೆ. ಪಂಚಾಯತ್ ಹಂತದಲ್ಲಿ ಬರುವ ಸಣ್ಣ ಕೆರೆ, ಕೃಷಿ ಹೊಂಡಗಳಲ್ಲಿ ಮೀನು ಮರಿ ಸಾಕಾಣಿಕೆ ಪ್ರೋತ್ಸಾಹಿಸಿದರೆ ರೈತರು ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದರು.

ಮಿಮ್ಸ್‌ನಲ್ಲಿ 450 ಬೆಡ್‌ಗೆ ಅನುಮೋದನೆ ಪಡೆದಿದ್ದು, 850 ಬೆಡ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 2 ಸಾವಿರ ಜನ ಪ್ರತಿದಿನ ಹೊರ ರೋಗಿಗಳಿದ್ದು, ಇಲ್ಲಿ ಹೆಚ್ಚಿನ ವೈದ್ಯರು ಹಾಗೂ ಸಿಬ್ಬಂದಿಗಳ ಅವಶ್ಯಕತೆ ಇದೆ. ಇದನ್ನು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಮಿಮ್ಸ್ ಆಸ್ಪತ್ರೆ ಹತ್ತಿರ ಇರುವ ಸ್ಲಂ ಅನ್ನು ಸ್ಥಳಾಂತರ ಮಾಡಿದರೆ ಆಸ್ಪತ್ರೆ ವಿಸ್ತರಿಸಲು ಹಾಗೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಪ್ರಾಥಮಿಕ ಹಂತದಲ್ಲೇ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೇಕಿರುವ ಉಪಕರಣಗಳು, ಬೇಕಿರುವ ಥೆರಪಿಸ್ಟ್‌ಗಳ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಮಳವಳ್ಳಿ ಹಾಗೂ ಮದ್ದೂರು ತಾಲೂಕಿನಲ್ಲಿ ಹೆಚ್ಚಾಗಿ ರೇಷ್ಮೆ ಬೆಳೆಗಾರರಿದ್ದು, ಈ ಭಾಗದಲ್ಲಿ ಮುಚ್ಚುತ್ತಿರುವ ರೇಷ್ಮೆ ವಿಸ್ತೀರ್ಣ ಕೇಂದ್ರಗಳನ್ನು ತೆರೆಯುವಂತೆ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಮಳವಳ್ಳಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲ. ಇರುವ ವೈದ್ಯಕೀಯ ಉಪಕರಣಗಳು ಸರಿಯಾಗಿ ಉಪಯೋಗವಾಗುತ್ತಿಲ್ಲ. ಇವುಗಳ ಬಗ್ಗೆ ಕ್ರಮ ಕೈಗೊಳ್ಳಲು ಡಿಹೆಚ್‌ಓಗೆ ತಿಳಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಅನುದಾನ ಬಳಸಿಕೊಳ್ಳಬಹುದು. ಆದ್ದರಿಂದ ಕಾರ್ಖಾನೆಗಳಿಂದ ಬರಬೇಕಿರುವ ಸಿಎಸ್‌ಆರ್ ಅನುದಾನವನ್ನು ಸಭೆ ನಡೆಸಿ ಕ್ರೋಢೀಕರಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿ, ಆಯುಷ್ಮಾನ್ ಕಾರ್ಡ್ ನೋಂದಣಿಯನ್ನು ಗ್ರಾಮ ಒನ್ ಸೆಂಟರ್‌ನಲ್ಲಿ ಮಾಡಲಾಗುತ್ತಿದೆ. ಇದನ್ನು ಹೆಚ್ಚಿಸಲು ಶಿಬಿರಗಳನ್ನು ನಡೆಸಲಾಗುವುದು. ಜಿಲ್ಲೆಯಲ್ಲಿ 45000 ಮೀನುಗಾರರಿದ್ದು, ಮೀನುಗಾರರಿಗೆ ಅಗತ್ಯ ಶಿಬಿರಗಳು ಹಾಗೂ ಸೌಕರ್ಯಗಳನ್ನು ಒದಗಿಸಿಕೊಡಲು ಇಲಾಖೆ ಮುಂದಾಗಬೇಕು. ಜೊತೆಗೆ ಮೀನು ಉತ್ಪಾದನೆಗೆ ಹೆಚ್ಚಿನ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಶಾಸಕರಾದ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ್, ಹೆಚ್.ಟಿ.ಮಂಜು, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಜಿಪಂ ಸಿಇಓ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜ್ ಉಪಸ್ಥಿತರಿದ್ದರು.

ಸಿಎಫ್‌ಟಿಆರ್‌ಐ ನಿವೃತ್ತ ಮುಖ್ಯ ವಿಜ್ಞಾನಿ ಡಾ.ಸುವೇಂದು ಭಟ್ಟಾಚಾರ್ಯರ 'ಇನ್‌ಸಿಗ್ನಿಫಿಕೆಂಟ್ ಪೀಪಲ್' ಕೃತಿ ಬಿಡುಗಡೆ



ಮೈಸೂರು, ಜೂ.27(ಎಂಕೆ)– ಸಿಎಫ್‌ಟಿಆರ್‌ಐ ನಿವೃತ್ತ ಮುಖ್ಯ ವಿಜ್ಞಾನಿ ಡಾ.ಸುವೇಂದು ಭಟ್ಟಾಚಾರ್ಯ ರಚಿತ 'ಇನ್‌ಸಿಗ್ನಿಫಿಕೆಂಟ್ ಪೀಪಲ್' ಕೃತಿಯನ್ನು ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು.

ನಗರದ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕೃತಿ ಬಿಡುಗಡೆ ಸಮಾರಂಭದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಕೃತಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಕೃತಿಯ ಹೆಸರು ಕೇಳಿದ ಕೂಡಲೇ ನನಗೆ ಆಶ್ಚರ್ಯವಾಯಿತು. ಕುತೂಹಲದಿಂದ ಓದಲು ಪ್ರಾರಂಭಿಸಿದಾಗ ಭಾರತೀಯ ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಇರಬೇಕಾದ ಜವಾಬ್ದಾರಿಯನ್ನು ಕತೆಯ ಮೂಲಕ ಕಟ್ಟಿಕೊಡುವ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿರುವ ಲೇಖಕರು, ಸಾಮಾಜಿಕ ಬದ್ಧತೆ ಕುರಿತು ಗಂಭೀರವಾಗಿ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಭಾರತೀಯ ಕುಟುಂಬ ಪರಂಪರೆಯಲ್ಲಿ ತಂದೆಯ ಪಾತ್ರ, ಆತನ ಜವಾಬ್ದಾರಿಗಳನ್ನು ತಿಳಿಸುವ ಮೂಲಕ ಯಾವುದಕ್ಕೆ ಮಹತ್ವ ನೀಡಬೇಕು. ಯಾವ ವಿಚಾರಗಳಿಗೆ ಮಹತ್ವ ನೀಡಿದರೆ ಅತ್ಯಲ್ಪವಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬರು ಈ ಕೃತಿಯನ್ನು ಓದಲೇಬೇಕು ಎಂದು ಕೋರಿದರು.

ಸಿಎಫ್‌ಟಿಆರ್‌ಐ ನಿವೃತ್ತ ಮುಖ್ಯ ವಿಜ್ಞಾನಿ ಡಾ.ಸುವೇಂದು ಭಟ್ಟಾಚಾರ್ಯ ಮಾತನಾಡಿ, ಬಹಳಷ್ಟು ಜನರು ತಮ್ಮಲ್ಲಿ ಹಣ ಇಲ್ಲದಿದ್ದರೂ ದೊಡ್ಡ ದೊಡ್ಡ ಕನಸುಗಳನ್ನು ಕಾಣುತ್ತಾರೆ. ಆದರೆ, ಅವುಗಳ ಈಡೇರಿಕೆಗೆ ಯಾವುದೇ ಪ್ರಯತ್ನ ಮಾಡುವುದಿಲ್ಲ. ಕೆಲವರು ಒಳ್ಳೆಯವರಾಗಿ ಕಂಡರೂ ಅವರಲ್ಲಿ ಒಳ್ಳೆಯ ಗುಣ ಇರುವುದಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಕ್ಷಣ ಮಾತ್ರದಲ್ಲಿ ಬದಲಾಗುತ್ತಾರೆ. ಯಾವುದೇ ಬದ್ಧತೆ ಇಲ್ಲದೆ ವ್ಯಕ್ತಿ ಮತ್ತು ವ್ಯಕ್ತಿತ್ವ ಕುರಿತು ಈ ಇನ್‌ಸಿಗ್ನಿಫಿಕೆಂಟ್ ಪೀಪಲ್ ಕೃತಿ ಬರೆದಿದ್ದೇನೆ ಎಂದರು. ಡಾ.ಲಕ್ಷ್ಮಿ ಪ್ಯಾಲೆಕಾಂಡ ಕೃತಿ ಕುರಿತು ಮಾತನಾಡಿದರೆ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಸಿ.ಟಿ.ಮೂರ್ತಿ ಸ್ವಾಗತ ಕೋರಿದರು. ಡಾ.ಆರ್.ಚೇತನ ಮತ್ತಿತರರು ಉಪಸ್ಥಿತರಿದ್ದರು.

ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಡಿ ಪ್ರಾತಿನಿಧ್ಯ

ಬೈಲಕುಪ್ಪೆಯಲ್ಲಿರುವ ಬೌದ್ಧ ಸಮುದಾಯ ಶಿಕ್ಷಣ ಸಂಸ್ಥೆಗೆ ಕಾಲೇಜು ಆರಂಭಿಸಲು ಅನುಮತಿ: ಸಚಿವ ಜಮೀರ್ ಅಹಮದ್



ಬೆಂಗಳೂರು, ಜೂ.27(ಕೆಎಂಶಿ)–ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.

ಬೌದ್ಧ ಗುರುಗಳ ನಿಯೋಗದಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಹಾಗೂ ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು ಎಂದರು. ಮೈಸೂರಿನ ಮುಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನಕ್ಕಾಗಿ ಮನವಿ ಸಲ್ಲಿಸಿರುವ ಹಾಗೂ ದಲೈಲಾಮಾ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೋದ್ದಿ ತಾಶಿ ಲುಮ್ಪೋ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ನಿಯೋಗ ಮನವಿ ಮಾಡಿತು. 500 ಬೌದ್ಧ ಗುರುಗಳು ಈ ಸೊಸೈಟಿಯಲ್ಲಿ ಇದ್ದು ಬಿಹಾರದ ಬೋದ್ ಗಯಾ ಕೇಂದ್ರದ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವ ಭರವಸೆ ನೀಡಿದರು. ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ನಿಮ್ಮ ಸಮುದಾಯದ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗುತ್ತದೆ. ಆ ಬಗ್ಗೆ ಗಮನಹರಿಸಲಾಗುವುದು. ಒಂದು ವರ್ಷದಲ್ಲಿ ನಿಮ್ಮೆಲ್ಲ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ದಕ್ಷಿಣ ಭಾರತದ ಸೆಂಟ್ರಲ್ ಟಿಬೇಟಿಯನ್ ಅಡ್ಮಿನಿಸ್ಟ್ರೇಷನ್ ವಿಭಾಗದ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಮವಾರ ಸಂಜೆ ಪಾರ್ವತಿ ಸಿದ್ದರಾಮಯ್ಯ ಅವರು ನಗರದ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ತೀವ್ರ ಜ್ವರವಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಗುಣಮುಖರಾಗಿದ್ದು, ಮನೆಗೆ ವಾಪಸ್ಸಾಗಿದ್ದಾರೆ. ಜೂನ್ 21ರಂದು ಬೆಳಗ್ಗೆ 9.30ಕ್ಕೆ ಸಿದ್ದರಾಮಯ್ಯನವರು ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಆಸ್ಪತ್ರೆಗೆ ಬಂದು ಪತ್ನಿಯ ಆರೋಗ್ಯ ವಿಚಾರಿಸಿದ್ದರು. ನಂತರ 11.30ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು.

ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಹಠಾತ್ ಪ್ರವಾಹ, ಭೂಕುಸಿತ, 9 ಸಾವು

ಚಂಡೀಗಢ ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಒಂಬತ್ತು ಜನರು ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪರಿಣಾಮ ಜನನಿಬಿಡ ಚಂಡೀಗಢ–ಮನಾಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಪ್ರವಾಸಿಗರು ಸೇರಿದಂತೆ ನೂರಾರು ಜನರು ಮಂಡಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದು, ಇದರಿಂದಾಗಿ 70 ಕಿಮೀ ಮಂಡಿ–ಪಂಡೋಹ್–ಕುಲ್ಲು ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. ಸೋಮವಾರ ಸಂಜೆ ವೇಳೆಗೆ ಹೆದ್ದಾರಿಯನ್ನು ಭಾಗಶಃ ವಾಹನ ಸಂಚಾರಕ್ಕೆ ತೆರೆಯಲಾಗಿತ್ತು ಎಂದು ಹೇಳಿದ್ದಾರೆ.

ಸಂಚಾರಕ್ಕೆ ಅಡ್ಡಿಯುಂಟು ಮಾಡಿರುವ ಭಾರೀ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳ ಬಳಸಲಾಗುತ್ತಿದೆ. ಭೂಕುಸಿತದಿಂದ ನಿರ್ಬಂಧಿಸಲ್ಪಟ್ಟ ಮಂಡಿ–ಕುಲು ಮಾರ್ಗವನ್ನು ಕೂಡ ಸುಮಾರು 20 ಗಂಟೆಗಳ ನಂತರ ತೆರೆಯಲಾಗಿದೆ.

ಬೆಂಗಳೂರು–ಧಾರವಾಡ ಸೇರಿ ಐದು 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ



ಮಧ್ಯ ಪ್ರದೇಶ/ಧಾರವಾಡ: ಬೆಂಗಳೂರು–ಧಾರವಾಡ ಸೇರಿದಂತೆ ಐದು 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಮಧ್ಯ ಪ್ರದೇಶದ ರಾಣಿ ಕಮಲಾ ಪತಿ ರೈಲು ನಿಲ್ದಾಣದಲ್ಲಿ ನಡೆದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರಾಣಿ ಕಮಲಾಪತಿ–ಜಬಾಲ್ಪುರ, ಖಜುರಾ ಹೊ– ಭೂಪಾಲ್–ಇಂದೋರ್, ಗೋವಾದ ಮಡಗಾವ್– ಮುಂಬೈ, ಧಾರವಾಡ–ಬೆಂಗಳೂರು, ಹಟಿಯಾ–ಪಾಟ್ನಾ ನಡುವೆ ಸಂಚರಿಸಲು ರೈಲುಗಳಿಗೆ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು.

ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಭರದ್ವಾಡ ಮತ್ತಿತರರು ಭಾಗವಹಿಸಿದರು.

ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಮಂಡ್ಯ, ಜೂ.27– ಸಮಾಜ ಕಲ್ಯಾಣ ಇಲಾಖೆಯಿಂದ 2022–23ನೇ ಸಾಲಿನ ಪದವಿ/ಸ್ನಾತಕೋತ್ತರ ಪದವಿ/ ಮೆಡಿಕಲ್, ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ಕೊನೆ ದಿನ ಪ್ರೋತ್ಸಾಹಧನ ಮಂಜೂರು ಮಾಡಲು SATS ವ್ಯವಸ್ಥೆ ಇರುವುದರಿಂದ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್: www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ: 08232–220772 ಸಂಪರ್ಕಿಸಿ.

ಒಂದು ದೇಶದಲ್ಲಿ ಎರಡೆರಡು ಕಾನೂನುಗಳು ಇರಲು ಹೇಗೆ ಸಾಧ್ಯ?

ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ಮೋದಿ ಹೇಳಿಕೆ



ನವದೆಹಲಿ: ಒಂದು ದೇಶದಲ್ಲಿ ಎರಡೆರಡು ಕಾನೂನುಗಳು ಇರಲು ಹೇಗೆ ಸಾಧ್ಯ? ಎಂದು ಹೇಳುವ ಮೂಲಕ ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ನರೇಂದ್ರ ಮೋದಿ ಬ್ಯಾಟ್ ಬೀಸಿದ್ದಾರೆ.

ಮಧ್ಯಪ್ರದೇಶದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ "ಮೇರಾ ಬೂತ್ ಸಬ್ಸೆ ಮಜ್‌ಬೂತ್" ಅಭಿಯಾನದ ಅಡಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಇಸ್ಲಾಂನಲ್ಲಿ 'ತ್ರಿವಳಿ ತಲಾಖ್' ಅದರ ಭಾಗವಾಗಿದ್ದರೆ, ಅದನ್ನು ಈಜಿಪ್ಟ್, ಇಂಡೋನೇಷಿಯಾ, ಕತಾರ್, ಜೋರ್ಡಾನ್, ಸಿರಿಯಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಂತಹ ಬಹುಪಾಲು ಮುಸ್ಲಿಂ ರಾಷ್ಟ್ರಗಳಲ್ಲೇಕೆ ಆಚರಿಸಲಾಗುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಭಾಗವಾಗಿರುವ ಏಕರೂಪ ನಾಗರಿಕ ಸಂಹಿತೆ ಪರವಾಗಿ ಮೋದಿ ಹೇಳಿಕೆ ನೀಡಿದ್ದಾರೆ.

ಒಂದು ಕುಟುಂಬದ ವಿವಿಧ ಸದಸ್ಯರಿಗೆ ವಿಭಿನ್ನ ನಿಯಮಗಳು ಇರುವುದು ಕೆಲಸ ಮಾಡುವುದಿಲ್ಲ ಮತ್ತು ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ. ಶೇ. 90ರಷ್ಟು ಸುನ್ನಿ ಮುಸ್ಲಿಮರಿರುವ ಈಜಿಪ್ಟ್ 80 ರಿಂದ 90 ವರ್ಷಗಳ ಹಿಂದೆ ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸಿದೆ. ತ್ರಿವಳಿ ತಲಾಖ್ ಅನ್ನು ಪ್ರತಿಪಾದಿಸುವವರು ವೋಟ್ ಬ್ಯಾಂಕ್‌ಗಾಗಿ ಹಸಿದಿರುವ ಈ ಜನರು ಮುಸ್ಲಿಂ ಹೆಣ್ಣು ಮಕ್ಕಳಿಗೆ ತೀವ್ರ ಅನ್ಯಾಯ ಮಾಡುತ್ತಿದ್ದಾರೆ. ತ್ರಿವಳಿ ತಲಾಖ್ ಮಹಿಳೆಯರಿಗೆ ಮಾತ್ರವಲ್ಲ, ಇಡೀ ಕುಟುಂಬವನ್ನು ನಾಶಪಡಿಸುತ್ತದೆ. ಬಹಳ ಭರವಸೆಯಿಂದ ಮದುವೆಯಾಗುವ ಮಹಿಳೆಯನ್ನು ಕುಟುಂಬದವರು ತ್ರಿವಳಿ ತಲಾಖ್ ನಂತರ ವಾಪಸ್ ಕಳುಹಿಸಿದಾಗ, ಪೋಷಕರು ಮತ್ತು ಸಹೋದರರು ಮಹಿಳೆಯ ಬಗ್ಗೆ ಅತೀವ ನೋವು ಅನುಭವಿಸುತ್ತಾರೆ. ಕೆಲವರು ಮುಸ್ಲಿಂ ಹೆಣ್ಣುಮಕ್ಕಳ ಮೇಲೆ ತ್ರಿವಳಿ ತಲಾಖ್ ಅನ್ನು ಹೇರಲು ಬಯಸುತ್ತಾರೆ, ಅವರನ್ನು ಮುಕ್ತ ಹಸ್ತದಿಂದ ದಬ್ಬಾಳಿಕೆ ಮಾಡಲು ಬಯಸುತ್ತಾರೆ. ಇಂತಹ ಜನರು ಮಾತ್ರ ತ್ರಿವಳಿ ತಲಾಖ್ ಅನ್ನು ಬೆಂಬಲಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಅದಕ್ಕಾಗಿಯೇ ಮುಸ್ಲಿಂ ಸಹೋದರಿಯರು ಮತ್ತು ಹೆಣ್ಣುಮಕ್ಕಳು, ನಾನು ಎಲ್ಲಿಗೆ ಹೋದರೂ ಬಿಜೆಪಿ ಮತ್ತು ಮೋದಿ ಪರವಾಗಿ ನಿಲ್ಲುತ್ತಾರೆ ಎಂದು ಅವರು ಹೇಳಿದರು. ಇದೇ ವೇಳೆ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ವಿರೋಧಿಸುವವರ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದರು, ಅವರು ತಮ್ಮ ಹಿತಾಸಕ್ತಿಗಳಿಗಾಗಿ ಕೆಲವರನ್ನು ಪ್ರಚೋದಿಸುತ್ತಿದ್ದಾರೆ. ಯಾವ ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಅವರನ್ನು ಪ್ರಚೋದಿಸುತ್ತಿವೆ ಮತ್ತು ನಾಶಪಡಿಸುತ್ತಿವೆ ಎಂಬುದನ್ನು ಭಾರತೀಯ ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನವು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳ ಬಗ್ಗೆ ಮಾತನಾಡುತ್ತದೆ. ಯುಸಿಸಿಯನ್ನು ಜಾರಿಗೆ ತರಲು ಸುಪ್ರೀಂಕೋರ್ಟ್‌ಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಅವರು ನಿಜವಾಗಿಯೂ ಮುಸ್ಲಿಮರ ಹಿತೈಷಿಗಳಾಗಿದ್ದರೆ, ಸಮುದಾಯದ ಹೆಚ್ಚಿನ ಕುಟುಂಬಗಳು ಶಿಕ್ಷಣ ಮತ್ತು ಉದ್ಯೋಗದಲ್ಲಿ ಹಿಂದುಳಿದಿರುತ್ತಿರಲಿಲ್ಲ ಮತ್ತು ಕಷ್ಟದ ಜೀವನವನ್ನು ನಡೆಸಬೇಕಾಗುತ್ತಿರಲಿಲ್ಲ ಎಂದು ಹೇಳಿದರು.

ಭಾರತದಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್ ನಿಷೇಧ ಕಾಯ್ದೆಯು, ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆಯು ತ್ವರಿತ 'ತ್ರಿವಳಿ ತಲಾಖ್' ಪದ್ಧತಿಯನ್ನು ನಿಷೇಧಿಸುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಅಂತಹ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, ನ್ಯಾಯಾಲಯವು ಬಂಧನಕ್ಕೆ ಮುಂಚಿತವಾಗಿ ಜಾಮೀನು ನೀಡುವ ಮೊದಲು ದೂರುದಾರ ಮಹಿಳೆಯ ವಿಚಾರಣೆಯನ್ನು ನಡೆಸುತ್ತದೆ.

ಏಕರೂಪ ನಾಗರಿಕ ಸಂಹಿತೆ ಎಂದರೆ ದೇಶದ ಎಲ್ಲಾ ನಾಗರಿಕರಿಗೆ ಧರ್ಮವನ್ನು ಆಧರಿಸಿರದ ಸಾಮಾನ್ಯ ಕಾನೂನನ್ನು ಹೊಂದಿರುವುದು. ಆನುವಂಶಿಕತೆ, ದತ್ತು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನುಗಳು ಮತ್ತು ಕಾನೂನುಗಳು ಸಾಮಾನ್ಯ ಕೋಡ್‌ನಿಂದ ಒಳಗೊಳ್ಳುವ ಸಾಧ್ಯತೆಯಿದೆ. ಉತ್ತರಾಖಂಡದಂತಹ ರಾಜ್ಯಗಳು ತಮ್ಮ ಸಾಮಾನ್ಯ ಕೋಡ್ ರೂಪಿಸುವ ಪ್ರಕ್ರಿಯೆಯಲ್ಲಿವೆ. ಈ ತಿಂಗಳ ಆರಂಭದಲ್ಲಿ ಕಾನೂನು ಆಯೋಗವು ಯುಸಿಸಿಯಲ್ಲಿ ಹೊಸ ಸಮಾಲೋಚನೆ ಪ್ರಕ್ರಿಯೆಯನ್ನು ಪ್ರಾರಂಭಿಸಿತು, ರಾಜಕೀಯವಾಗಿ ಸೂಕ್ಷ್ಮ ವಿಷಯದ ಕುರಿತು ಸಾರ್ವಜನಿಕ ಮತ್ತು ಮಾನ್ಯತೆ ಪಡೆದ ಧಾರ್ಮಿಕ ಸಂಸ್ಥೆಗಳು ಸೇರಿದಂತೆ ಮಧ್ಯಸ್ಥಗಾರರಿಂದ ಅಭಿಪ್ರಾಯಗಳನ್ನು ಪಡೆಯಿತು. ಏಕರೂಪ ನಾಗರಿಕ ಸಂಹಿತೆಯು ಭಾರತದ ಸಂವಿಧಾನದ ನಿರ್ದೇಶನ ತತ್ವಗಳ ಭಾಗವಾಗಿದೆ ಮತ್ತು ಪ್ರತಿಪಕ್ಷಗಳು ಇದನ್ನು "ವೋಟ್ ಬ್ಯಾಂಕ್ ರಾಜಕೀಯ" ಎಂದು ಟೀಕಿಸುವ ಮಾಡುವ ಮೂಲಕ ಸಮಸ್ಯೆಯನ್ನು ಉತ್ತೇಕ್ಷಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಳೆದ ವಾರ ಹೇಳಿದ್ದರು.

ನಾಳೆ ವಿಶೇಷ 'ಸ್ವಾತಿ' ಪೂಜೆ



ಮೈಸೂರು, ಜೂ.27–ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜೂ.29ರಂದು ಗುರುವಾರ 'ಸ್ವಾತಿ' ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.30ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10ಕ್ಕೆ ಅಲಂಕಾರ, 11ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಶಾತ್ತುಮೊರೈ, 12.30ಕ್ಕೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 7ಕ್ಕೆ ಪ್ರಾಕಾರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗ ನರಸಿಂಹನ್ (ಮುರುಳಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.

ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರಗಳು

ಮೈಸೂರು, ಜೂ. 27– ಮೈಸೂರು ರೇಸ್ ಕ್ಲಬ್ ಕಣ್ಣಿನ ಆಸ್ಪತ್ರೆ ಮತ್ತು ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ವಿಜಯನಗರ ಸಾಂಸ್ಕೃತಿಕ ಸಂಸ್ಥೆ, ಟಿಎನ್‌ಎನ್ ಆದರ್ಶ ನಿಲಯ, ಶ್ರೀ ರಾಮಕೃಷ್ಣ ಸೇವಾ ಕೇಂದ್ರ, ವಿವೇಕಾನಂದನಗರ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ಹಾಗೂ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

ಜು. 6 ರಂದು ಟಿ.ಕೆ.ಲೇಔಟ್‌ನ ಬಿಸಿಲು ಮಾರಮ್ಮನ ದೇವಸ್ಥಾನ, ಜು. 10 ರಂದು ರಾಜೇಂದ್ರನಗರದ ಟಿಎನ್‌ಎನ್ ಆದರ್ಶ ವಿದ್ಯಾರ್ಥಿ ನಿಲಯ, ಜು. 17 ರಂದು ವಿವೇಕಾನಂದನಗರದ ಶ್ರೀರಾಮಕೃಷ್ಣ ಸೇವಾ ಕೇಂದ್ರ, ಜು. 24 ರಂದು ಎಸ್‌ಜಿಎಸ್ ಆಸ್ಪತ್ರೆ ಮತ್ತು ಜು. 31 ರಂದು ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.



ಪುದುಚೇರಿಯ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಎ.ಕೆ. ಸಾಯಿ ಸರವಣ್ ಕುಮಾರ್ ಅವರು ಮೈಸೂರಿನ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಬಿ.ಕೆ.ಹರಿಪ್ರಸಾದ್‌ಗೆ ಸೂಕ್ತ ಸ್ಥಾನಮಾನ ನೀಡಿ



ಹರಿಪ್ರಸಾದ್

ಮೈಸೂರು, ಜೂ.27 (ಎಂಟಿವೈ) – ಈಡಿಗ ಸಮುದಾಯದ ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಜಿಲ್ಲಾಧ್ಯಕ್ಷ ಟಿ.ನಾರಾಯಣ ಒತ್ತಾಯಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಬಿ.ಕೆ.ಹರಿಪ್ರಸಾದ್ ನಿಕಟ ಸಂಪರ್ಕ ಹೊಂದಿದ್ದ ರಾಜಕಾರಣಿಯಾಗಿದ್ದರೂ, ಇದೀಗ ಕಾಂಗ್ರೆಸ್‌ನಲ್ಲಿ ಅವರನ್ನು ಕಡೆಗಣಿಸಲಾಗುತ್ತಿದೆ. ಕೂಡಲೇ ಅವರಿಗೆ ಉತ್ತಮ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ನಿಗಮಕ್ಕೆ ವರ್ಷಕ್ಕೆ 250 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿತ್ತು ಈ ಹಿನ್ನೆಲೆಯಲ್ಲಿ ಅನುದಾನ ನೀಡಬೇಕು. ಈಡಿಗ ನಿಗಮಕ್ಕೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ನೇಮಿಸಬೇಕು. ಹಿಂದಿನ ಸರ್ಕಾರದ ಆದೇಶದಂತೆ ಕುಲಶಾಸ್ತ್ರ ಅಧ್ಯಯನ ಆರಂಭಿಸಬೇಕು. ಈಡಿಗ ಸಮಾಜವನ್ನು ಪ.ಪಂಗಡ ಮೀಸಲಾತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಸೇಂದಿ ಮತ್ತು ನೀರಾ ವಿಷಯದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು. ಬ್ರಹ್ಮಶ್ರೀ ನಾರಾಯಣ ಗುರು ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಸ್ಥಾಪಿಸಬೇಕು. ನಾರಾಯಣ ಗುರುಗಳ ಹೆಸರಿನಲ್ಲಿ ಉನ್ನತ ಶಿಕ್ಷಣ ತರಬೇತಿ ಕೇಂದ್ರವನ್ನು ಉತ್ತರ ಕನ್ನಡ ಮತ್ತು ಮಂಗಳೂರಿನಲ್ಲಿ ಸ್ಥಾಪಿಸಬೇಕು. 12ನೇ ಶತಮಾನದಲ್ಲಿದ್ದ ಹೆಂಡದ ಮಾರಯ್ಯನವರ ಜಯಂತಿ ಆಚರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಸಂತಕುಮಾರ್, ಜಿಲ್ಲಾ ಉಪಾಧ್ಯಕ್ಷ ತಮ್ಮಣ್ಣೇಗೌಡ, ಕಾರ್ಯದರ್ಶಿ ಪಿ.ವಾಸು, ಸಂಘಟನಾ ಕಾರ್ಯದರ್ಶಿ ಪರಮೇಶ್ ಇದ್ದರು.

ಮೈಸೂರು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು

ಮೈಸೂರು, ಜೂ.27(ಎಸ್‌ಪಿಎನ್)–ಮೈಸೂರು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನ ಜೂ.25ರಂದು ನಡೆದ ಚುನಾವಣೆಯಲ್ಲಿ 2023–2027ನೇ ಅವಧಿಗೆ ಅಧ್ಯಕ್ಷರಾಗಿ ಎನ್.ಕುಶಾಲ್‌ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಎಲ್.ಮಂಜುನಾಥ್, ಖಜಾಂಚಿಯಾಗಿ ಪಿ.ಆನಂದ್ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಎಸ್.ರಂಗನಾಥನ್, ಎಂ.ವಿ.ರಮೇಶ್, ಪಿ.ಎಸ್.ರವೀಂದ್ರ, ಬಿ.ಕೆ.ಸೋಮಶೇಖರ್, ಎಸ್.ವರುಣ ಕಾರ್ತಿಕ್ ಆಯ್ಕೆಯಾಗಿದ್ದಾರೆ. ಕೆಎಸ್‌ಎಫ್‌ಎ ಆಡಳಿತ ಮಂಡಳಿ ಸದಸ್ಯರಾಗಿ ಜಿ.ಗುರುಸ್ವಾಮಿ ಆರ್.ರಾಮ್‌ಸಿಂಗ್, ಎಂ.ಶಕೀಲ್ ಖಾನ್, ಜಿ.ಆರ್.ಸಂಜಯ್, ಪ್ರೊ.ಎಸ್.ಶ್ರೀಕಾಂತಸ್ವಾಮಿ, ಕೆ.ಜಿ.ಶ್ರೇಯಮೇಶ್ ಆಯ್ಕೆಯಾಗಿದ್ದಾರೆ ಎಂದು ಕೆಎಸ್‌ಎಫ್‌ಎ ಪ್ರಧಾನ ಕಾರ್ಯದರ್ಶಿ ಎಲ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮಂಡ್ಯ ತಾಲೂಕು ಸಾತನೂರು ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಶ್ರೀರಂಗಪಟ್ಟಣ ತಾಲೂಕು ಸಬ್ಬನಕುಪ್ಪೆ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ರವಿಪುರುಷೋತ್ತಮ್ ಅವರಿಗೆ ನೀಡಿ, ಗೌರವಿಸಲಾಯಿತು. ಈ ವೇಳೆ ವಕೀಲರಾದ ಎಂ.ಗುರುಪ್ರಸಾದ್, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರೀಶ್, ಮುಖ್ಯ ಶಿಕ್ಷಕರಾದ ಕುಮಾರ್, ಕಿರಂಗೂರು ರಾಮಚಂದ್ರ, ಕಸ್ತೂರಿ ಸಿರಿಗನ್ನಡ ವೇದಿಕೆ ಅಧ್ಯಕ್ಷರಾದ ಮಹದೇವು, ಹೆಚ್.ಆರ್.ಅರವಿಂದ್, ಪುಷ್ಪಾವತಿ, ಮಂಜುಳಾ ರಮೇಶ್ ಉಪಸ್ಥಿತರಿದ್ದರು.



ಮೈಸುರಿನ ಪ್ರತಿಷ್ಠಿತ ಒಂಟಿಕೊಪ್ಪಲ್ ಕ್ಲಬ್‌ಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನೂತನ ಖಜಾಂಚಿಯಾಗಿ ಚುನಾಯಿತರಾದ ಕುಂಬಾರಕೊಪ್ಪಲಿನ ಕೆ.ಬಿ.ಲಿಂಗರಾಜು ಅವರನ್ನು ಅಭಿನಂದಿಸಲಾಯಿತು. ಸಾಹಿತಿ ಸಿ.ಪಿ.ಕೆ., ಭೂಮಿಗಿರಿ ಪ್ರಕಾಶನ ಎನ್.ಬೆಟ್ಟೇಗೌಡ, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ ರಾಮಕೃಷ್ಣ, ಈ.ಸಿ.ನಿಂಗರಾಜ್ ಗೌಡ, ಮುಡಾ ಮಾಜಿ ಸದಸ್ಯೆ ಲಕ್ಷ್ಮೀದೇವಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮತ್ತಿತರರು ಹಾಜರಿದ್ದರು.

ಮುಖ್ಯಮಂತ್ರಿಗಳ ಕೈಯಲ್ಲಿ 'ಮೈಸೂರು ಮಿತ್ರ'...



ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆ ಮೈಸೂರಿನ ಹಾಗೂ ಹೋಗುಗಳ ಬಗ್ಗೆ ತಿಳಿದುಕೊಳ್ಳುವ ಅತೀವ ಆಸಕ್ತಿ ಮತ್ತು ಕಾಳಜಿ. ಹಾಗಾಗಿ ಮೈಸೂರು ಭಾಗದ ಪತ್ರಿಕೆಗಳ ಮೇಲೆ ಕಣ್ಣಾಡಿಸುವುದು ಅವರಿಗೆ ನಿತ್ಯವೂ ಪರಿಪಾಠವಾಗಿದೆ. ಮಂಗಳವಾರ ನಾಡಪ್ರಭು ಕೆಂಪೇಗೌಡ ಕಾರ್ಯಕ್ರಮಕ್ಕೆ ತಮ್ಮ ಅಧಿಕೃತ ನಿವಾಸದಿಂದ ಹೊರಡುತ್ತಿದ್ದಂತೆ ನೂರಾರು ಮಂದಿ ಅಹವಾಲುಗಳನ್ನು ಸಲ್ಲಿಸಲು ಮುಂದಾದರು. ಇವೆಲ್ಲದರ ನಡುವೆಯೂ 'ಮೈಸೂರು ಮಿತ್ರ'ನ ಕೈಯ್ಯಲ್ಲಿಡಿದುಕೊಂಡು, ಜನರ ಅಹವಾಲುಗಳನ್ನು ಆಲಿಸುತ್ತಲೇ ಸಿದ್ದರಾಮಯ್ಯನವರು ಮುಂದೆ ಸಾಗಿದರು.

ಮರ್ಯಾದಾ ಹತ್ಯೆ: ಮಗಳ ಕತ್ತು ಹಿಸುಕಿ ಕೊಂದ ತಂದೆ; ಪ್ರಿಯಕರ ಸಾವಿಗೆ ಶರಣು!

ಕೋಲಾರ: ಅಂತರ್ಜಾತಿ ಯುವಕ–ಯುವತಿಯ ಮಧ್ಯೆ ಮೂಡಿದ ಪ್ರೀತಿಗೆ ಜಾತಿಯೇ ಅಡ್ಡಿಯಾಗಿದೆ. ಮರ್ಯಾದಾ ಹತ್ಯೆ ಪ್ರಕರಣ ದಾಖಲಾಗಿದೆ. ಕೊನೆಗೆ ಎರಡು ಜೀವಗಳು ಬಲಿಯಾಗಿವೆ. ಯುವತಿಯನ್ನು ತಂದೆಯೇ ಕತ್ತು ಹಿಸುಕಿ ಕೊಂದರೆ, ಪ್ರೇಯಸಿಯನ್ನು ಕಳೆದುಕೊಂಡು ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ತಂದೆಯಿಂದಲೇ ಕೊಲೆಯಾದ ಯುವತಿ. ಪರಿಶಿಷ್ಟ ಜಾತಿಗೆ ಸೇರಿದ ಗಂಗಾಧರ್ (24) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಇವರಿಬ್ಬರೂ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿಗೆ ತಿಳಿಸಿದ ಗಂಗಾಧರ್, ಮದುವೆ ಮಾಡಿ ಕೊಡಲು ಕೇಳಿದ್ದಾರೆ. ಆದರೆ ಜಾತಿಯ ಕಾರಣಕ್ಕೆ ಕೀರ್ತಿಯ ಮನೆಯವರು ಈ ಮದುವೆಗೆ ನಿರಾಕರಿಸಿದ್ದರು. ಕೀರ್ತಿಯ ಪೋಷಕರು ಗಂಗಾಧರನನ್ನು ಮರೆತು ಬಿಡು ಎಂದು ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಅದಾಗ್ಯೂ ಇಬ್ಬರ ನಡುವಿನ ಪ್ರೀತಿ ಮುಂದುವರಿದಿತ್ತು ಇದೇ ವಿಚಾರವಾಗಿ ಕೀರ್ತಿ ಹಾಗೂ ಆಕೆಯ ತಂದೆ ನಡುವೆ ವಾಗ್ವಾದ ನಡೆದಿದ್ದು, ಕೋಪಗೊಂಡ ಕೃಷ್ಣಮೂರ್ತಿ ಮಗಳ ಕತ್ತು ಹಿಸುಕಿ ಸಾಯಿಸಿದ್ದಾರೆ. ಪ್ರೀತಿಯ ಕೀರ್ತಿ ಸಾವಿಗೀಡಾದ್ದರಿಂದ ನೊಂದ ಗಂಗಾಧರ್ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಆರೋಪಿ ಕೃಷ್ಣಮೂರ್ತಿಯನ್ನು ಬಂಧಿಸಲಾಗಿದೆ.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಡಾ.ಸಿ.ವೆಂಕಟೇಶ್



ಮೈಸೂರು, ಜೂ.27(ಎಸ್‌ಪಿಎನ್)–ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಕ್ರೀಡೆ ಹೆಚ್ಚಿನ ಸಹಕಾರಿ ಎಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್ ತಿಳಿಸಿದರು.

ಮೈಸೂರಿನ ಬಿ.ಎನ್.ರಸ್ತೆ (ಬೆಂಗಳೂರು–ನೀಲಗಿರಿ)ಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣಾರ್ಥ–ಅಂತರ ಕಾಲೇಜು ಪುರುಷರ ವಾಲಿಬಾಲ್, ಥ್ರೋಬಾಲ್ ಮತ್ತು ಬಾಲ್ ಬ್ಯಾಡ್ಮಿಂಟನ್ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಬದುಕಿನಲ್ಲಿ ವಿದ್ಯಾರ್ಥಿಗಳ ಒತ್ತಡ ಮತ್ತು ಸಮಯವನ್ನು ನಿರ್ವಹಿಸುವುದು ಒಂದು ಸವಾಲಾಗಿದೆ. ಕ್ರೀಡೆಯಿಂದ ಒತ್ತಡವನ್ನು ಸಮರ್ಪಕವಾಗಿ ನಿರ್ವಹಿಸಬಹುದು. ವಿದ್ಯಾರ್ಥಿಗಳು ಇಂದು ಕ್ರೀಡೆಗೆ ಕೊಡುತ್ತಿರುವ ಸಮಯ ತುಂಬಾ ಕಡಿಮೆ. ಈ ಮನಸ್ಥಿತಿ ವಿದ್ಯಾರ್ಥಿಗಳಲ್ಲಿ ಬದಲಾಗಬೇಕು ಎಂದು ತಿಳಿಸಿದರು.

ಇಂದು ತಂತ್ರಜ್ಞಾನ ಬಳಕೆ ಹೆಚ್ಚಾಗಿರುವುದರಿಂದ ಹೆಚ್ಚಿನ ಯುವಕರು ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಒಂದು ಗಂಟೆ ಮೊಬೈಲ್ ಬಳಸುವುದಕ್ಕೂ ಒಂದು ಗಂಟೆ ಪುಸ್ತಕ ಓದುವುದಕ್ಕೂ ಒಂದು ಗಂಟೆ ಮೈದಾನದಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ ಮತ್ತು ಸಾಕಷ್ಟು ಪರಿಣಾಮಗಳಿವೆ ಎಂದು ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳ ಮಹತ್ವ ವಿವರಿಸಿದರು. ಜೆಎಸ್‌ಎಸ್ ಕಾಲೇಜಿನ ದೈಹಿಕ ವಿಭಾಗದ ನಿರ್ದೇಶಕ ಪ್ರೊ.ಆರ್.ಮುಗೇಶಪ್ಪ, ಕಾಲೇಜು ಸಮುಚ್ಚಯದ ಮುಖ್ಯ ಕಾರ್ಯ ನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ, ಪ್ರಾಂಶುಪಾಲ ಪ್ರೊ.ಎಂ.ಪಿ.ವಿಜಯೇಂದ್ರ ಕುಮಾರ್, ಡಾ.ಎಲ್.ವಿನಯ್‌ಕುಮಾರ್, ಡಾ.ಎ.ಜಿ.ಧರ್ಮೇಶ್, ವಿದ್ಯಾರ್ಥಿನಿ ರೇಖಾಶ್ರೀ ಉಪಸ್ಥಿತರಿದ್ದರು. ಅಲ್ಲದೆ, ವಿವಿಧ ಕಾಲೇಜಿನ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಇದ್ದರು.

ವಿಶೇಷ ಉಪನ್ಯಾಸ ಸರಣಿ



ಮೈಸೂರು, ಜೂ.27(ಎಸ್‌ಪಿಎನ್)–ತಮ್ಮ ಲೋಪಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸದ ವ್ಯಕ್ತಿಗಳು, ಮುಂದೆ ಸಮಾಜದಲ್ಲಿ ಬೇರೆಯವರ ತಪ್ಪುಗಳನ್ನು ಸದಾ ತೋರಿಸಲು ಯತ್ನಿಸುವುದು ಸರಿಯಲ್ಲ ಎಂದು ಮೈಸೂರು ವಿವಿ ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕ ಡಾ.ಅಭಿಜಿತ್ ಜೈನ್ ಶಾಸ್ತ್ರಿ ತಿಳಿಸಿದರು.

ಮೈಸೂರು ನ್ಯೂ ಸಯ್ಯಾಜಿರಾವ್ ರಸ್ತೆಯ ಕೋಟೆ ಶ್ರೀ ಶಾಂತಿನಾಥ ಬಸದಿ ಆವರಣದಲ್ಲಿ ಶ್ರೀ ದಿಗಂಬರ ಜೈನ ಸಮಾಜ ಹಾಗೂ ಪದ್ಮಶ್ರೀ ಜೈನ ಮಹಿಳಾ ಸಮಾಜದ ಸಹಯೋಗದೊಂದಿಗೆ 'ಆಷಾಢ ಮಾಸದ ನಂದೀಶ್ವರ ಅಷ್ಟಾಹ್ನಿಕ ಪರ್ವ'ದ ವಿಶೇಷ ಉಪನ್ಯಾಸ ಮಾಲೆಯ ಜು.3ರವರೆಗೆ) ಮೊದಲನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾನ್ಯವಾಗಿ ಜನರು ಬೇರೆ ಬೇರೆ ಸನ್ನಿವೇಶದಲ್ಲಿ ವಿಭಿನ್ನವಾಗಿ ವರ್ತಿಸುತ್ತಾರೆ. ಜೀವನ ಕ್ರಮಗಳ ಬಗ್ಗೆ ವಿಮರ್ಶೆಗಳ ಬಂದಾಗ ಅದನ್ನು ಸರಿಯಾಗಿ ಕೇಳಿಸಿಕೊಂಡು ತಿದ್ದಿಕೊಳ್ಳಲು ಪ್ರಯತ್ನಿಸುವುದೇ ಇಲ್ಲ. ಬದಲಾಗಿ ಬೇರೆಯವರ ತಪ್ಪುಗಳನ್ನು ಬಹಳ ಕುತೂಹಲಕಾರಿಯಾಗಿ ಬಿಂಬಿಸಲು ಪ್ರಯತ್ನಿಸುತ್ತಾರೆ. ಇಂತಹ ಮನಸ್ಥಿತಿಯವರಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವೇ ಎಂದು ಪ್ರಯತ್ನಿಸಿದರು.

ಜೈನಧರ್ಮದಲ್ಲಿ ವಿಶ್ವದ ಆಕಾರ ಹಾಗೂ ಅದರ ವಿವಿಧ ಭಾಗಗಳಾದ ಜೀವಿಗಳು, ವಸ್ತುಗಳು ಸೇರಿದಂತೆ ಇತರೆ ಜೀವನ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ಜೈನ ಧರ್ಮದ ಪ್ರಕಾರ ವಿಶ್ವವು ಅನಾದಿ ಹಾಗೂ ನಿರಂತರವಾಗಿದೆ. ಇದಕ್ಕೆ ಯಾವುದೇ ಆರಂಭವೂ ಇಲ್ಲ ಹಾಗೂ ಅಂತ್ಯವೂ ಇಲ್ಲ. ಜೈನಧರ್ಮದ ಅನುಸಾರ ಲೋಕದ ಕಲ್ಪನೆ ಹಾಗೂ ಸಂಬಂಧಿಸಿದ ಆಚರಣೆಗಳು. ವೈಜ್ಞಾನಿಕ ಹಾಗೂ ವಿಶೇಷವಾಗಿದೆ ಎಂದು ತಿಳಿಸಿದರು.

ಜೂ.27ರಂದು ಮೈಸೂರು ವಿವಿ ಜೈನ ಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕ ಡಾ.ಜ್ವಾಲಾ ಸುರೇಶ್, ಜೂ.28 ರಂದು ಮೈಸೂರು ವಿವಿ ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕ ಡಾ.ಶಶಿರೇಖಾ, ಜೂ.29ರಂದು ಜೈನ ಮಹಿಳಾ ಸಮಾಜ ಅಧ್ಯಕ್ಷೆ ಲತಾ ಸುದರ್ಶನ್, ಜೂ.30ರಂದು ಶ್ರವಣಬೆಳಗೊಳದ ದವಳ ತೀರ್ಥ ಪ್ರವಾಚಕ ಡಾ.ರಾಜೇಂದ್ರಕುಮಾರ್‌ಬಾಬು, ಜು.1ರಂದು ಮೈಸೂರು ಪ್ರವಾಚಕಿ ಸ್ವಪ್ನ ಲಕ್ಷ್ಮೀಶ್‌ಬಾಬು, ಜು.2ರಂದು ಜೈನ ವಿದ್ವಾಂಶ ರಮೇಶ್ ಶಾಸ್ತ್ರೀ, ಜು.3ರಂದು ಮೈಸೂರು ವಿವಿ ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ಡಾ.ಎಂ.ಎಸ್.ಪದ್ಮ ವಿಷಯ ಮಂಡಿಸಲಿದ್ದಾರೆ. ಈ ವೇಳೆ ಶ್ರೀ ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಪದ್ಮಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಲತಾ ಸುದರ್ಶನ್, ಶ್ರೀ ಶಾಂತಿನಾಥ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಎಸ್.ಟಿ. ಸುರೇಶ್ ಜೈನ್ ಉಪಸ್ಥಿತರಿದ್ದರು.

ನಾಳೆ ತಪ್ತ ಮುದ್ರಾಧಾರಣೆ

ಮೈಸೂರು, ಜೂ.27–ಮೈಸೂರಿನ ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಶ್ರೀ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಶ್ರೀಕೃಷ್ಣಧಾಮದಲ್ಲಿ ಜೂ. 29 ರಂದು ತಪ್ತ ಮುದ್ರಾಧಾರಣೆ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 9 ರಿಂದ 11 ರವರೆಗೆ ಕೃಷ್ಣಮಂದಿರ, ಬೆಳಗ್ಗೆ 11 ರಿಂದ 4 ಗಂಟೆಯವರೆಗೆ ಕೃಷ್ಣಧಾಮ, ಸಂಜೆ 6 ರಿಂದ 8 ರವರೆಗೆ ವಿಠ್ಠಲಧಾಮ ಮತ್ತು 8 ಗಂಟೆಯ ನಂತರ ಶ್ರೀ ಕೃಷ್ಣಧಾಮದಲ್ಲಿ ತಪ್ತ ಮುದ್ರಾಧಾರಣೆ ನಡೆಯಲಿದೆ.

ಮಾದಕ ವಸ್ತುಗಳ ಬಳಕೆ ತಡೆಗೆ ಒಗ್ಗಟ್ಟಿನ ಹೋರಾಟದ ಅಗತ್ಯವಿದೆ

● ದಕ್ಷಿಣ ವಲಯ ಡಿಐಜಿಪಿ ಡಾ.ಬೋರಲಿಂಗಯ್ಯ ಕರೆ ● ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಅಧಿಕಗೊಳ್ಳುತ್ತಿರುವುದಕ್ಕೆ ಆತಂಕ

ಮೈಸೂರು, ಜೂ.27(ಎಂಕೆ)–ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕುವುದಕ್ಕೆ ಒಗ್ಗಟ್ಟಿನ ಹೋರಾಟ ಅಗತ್ಯವಿದೆ. ಇದಕ್ಕೆ ಶಿಕ್ಷಣ ಸಂಸ್ಥೆಗಳು, ಸಂಘ–ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ದಕ್ಷಿಣ ವಲಯ ಡಿಐಜಿಪಿ ಡಾ.ಬೋರಲಿಂಗಯ್ಯ ಹೇಳಿದರು.

ಮೈಸೂರು ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಆವರಣದಲ್ಲಿ ಸುಯೋಗ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಸಮೂಹವನ್ನೊಳಗೊಂಡ ಏಕೈಕ ದೇಶವೆಂಬ ಹೆಗ್ಗಳಿಕೆ ಪಡೆದಿರುವ ಭಾರತದ ಅಭಿವೃದ್ಧಿಯು ಯುವ ಸಮೂಹದ ಆರೋಗ್ಯ ಮತ್ತು ಕೌಶಲ್ಯತೆಯನ್ನು ಅವಲಂಬಿಸಿದೆ ಎಂದರು.

ಎಲ್ಲೆಂದರಲ್ಲಿ ದೊರೆಯುತ್ತಿದ್ದ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದು, ಪರಿಣಾಮಕಾರಿ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಶಿಕ್ಷಣ ಸಂಸ್ಥೆಗಳು ಯುವಕರಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.



ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಹೆಚ್ಚು: ಮೈಸೂರು ನಗರ ಪೊಲೀಸ್ ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ಮುತ್ತುರಾಜ್ ಮಾತನಾಡಿ, ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಅದರಲ್ಲೂ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಾದಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ. ಮಾದಕ ವಸ್ತುಗಳನ್ನು ಬಳಸದಂತೆ ಎಚ್ಚರಿಸಬೇಕಾದ ಸ್ಥಾನಕ್ಕೆ ಹೋಗುವ ಕೆಲ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಶಿವಮೊಗ್ಗದ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್‌ವೊಂದರಲ್ಲಿ ಹೂ ಗಿಡಗಳನ್ನು ಬೆಳೆಸುವ ಪಾಟ್‌ಗಳಲ್ಲಿ ಗಾಂಜಾ ಬೆಳೆದಿದ್ದ ಕೆಲ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗದಲ್ಲೇ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಸಂಬಂಧ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಹಾಗಾಗಿ ಮಕ್ಕಳ ಮೇಲೆ ಸದಾ ಗಮನ ಹರಿಸಬೇಕಾದ ಜವಾಬ್ದಾರಿ ಪೋಷಕರದ್ದಾಗಿದೆ. ಮೈಸೂರಿನ ಪ್ರತಿಷ್ಠಿತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪಾರ್ಟಿ ಮಾಡುವಾಗ ಗಾಂಜಾ ಬಳಸಿದ್ದು, ಪೊಲೀಸರು ದಾಳಿ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಸಾಮಾಜಿಕ ಕಳಕಳಿ: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನ ಸಂಸ್ಥೆ ಮನೋವೈದ್ಯ ಡಾ.ರವೀಶ್ ಮಾತನಾಡಿ, ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕುವುದು ಮತ್ತು ಬಳಕೆ ಮಾಡದಂತೆ ಅರಿವು ಮೂಡಿಸುವುದು ಸಾಮಾಜಿಕ ಕಳಕಳಿಯ ಕಾರ್ಯವಾಗಿದೆ. ಇತ್ತೀಚೆಗೆ ಹುಡುಗಿಯರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಅಪಾಯವೆಂದು ತಿಳಿದಿದ್ದರೂ ಕುತೂಹಲದಿಂದ ಬಳಸುವುದು, ನಂತರ ಅದರ ವ್ಯಸನಿಯಾಗುವುದು ಸಾಮಾನ್ಯವಾಗಿದೆ. ಆದ್ದರಿಂದ ಮಾದಕ ವಸ್ತುಗಳು ಯಾರಿಗೂ ಸಿಗದಂತಾಗಬೇಕು ಎಂದರು.

ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ. ಯೋಗಣ್ಣ, ವೈದ್ಯಕೀಯ ನಿರ್ದೇಶಕ ಡಾ.ಆರ್.ರಾಜೇಂದ್ರ ಪ್ರಸಾದ್, ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ.ಮಂಜುನಾಥ್, ಯೋಗ ಶಿಕ್ಷಕ ಅನಂತು, ನಾಗಮಣಿ ಇದ್ದರು.

ಬೆಳೆದದ್ದು ತಂದೆ... ಸತ್ತದ್ದು ಮಗ...!

ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವೈದ್ಯಕೀಯ ವಿದ್ಯಾರ್ಥಿಯ ಪ್ರಕರಣ ಸಂಬಂಧ ಆತನಿಗೆ ಗಾಂಜಾ ಎಲ್ಲಿಂದ ಬಂತು ಎಂಬುದನ್ನು ವಿಚಾರಿಸಿದಾಗ ಒಬ್ಬ ರೈತರಿಂದ ಎಂದು ತಿಳಿದು ಬಂತು. ಅದರಂತೆ ಆ ರೈತನನ್ನು ಪತ್ತೆ ಮಾಡುವಷ್ಟರಲ್ಲಿ ಗಾಂಜಾ ಬೆಳೆದಿದ್ದ ಜಾಗವನ್ನು ಉಳುಮೆ ಮಾಡಲಾಗಿತ್ತು. ಬೇಸರದ ವಿಷಯವೆಂದರೆ ಆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ವೈದ್ಯಕೀಯ ವಿದ್ಯಾರ್ಥಿಯ ತಂದೆಯಾಗಿದ್ದರು. ಹಣದ ಆಸೆ ಅಥವಾ ಬೇರೆ ಕಾರಣಗಳಿಂದ ತನ್ನ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ, ಕಡೆಗೆ ಆತನ ಮಗನ ಸಾವಿಗೆ ಕಾರಣವಾಯಿತು. ಗಾಂಜಾ ಬೆಳೆದದ್ದು ತಂದೆ, ಸತ್ತದ್ದು ಮಗ. **–ಮುತ್ತುರಾಜ್, ಡಿಸಿಪಿ**

ಮಳೆಗಾಗಿ ತಲಕಾವೇರಿಗೆ ವಿಶೇಷ ಪೂಜೆ

ರಾಜ್ಯದಲ್ಲಿ ಸುಭಿಕ್ಷೆ ನೆಲಸಲಿ ಎಂದು ಸಚಿವ ಬೋಸರಾಜು ಪೂಜೆ



ಮಡಿಕೇರಿ, ಜೂ.27– ಭಾಗಮಂಡಲದ ಶ್ರೀ ಭಗಂಡೇಶ್ವರ ಸನ್ನಿಧಿ ಮತ್ತು ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ವಿಶೇಷ ಪೂಜೆ ಸಲ್ಲಿಸಿದರು.

ಶ್ರೀಕಾವೇರಿ ಮಾತೆ ಹಾಗೂ ಶ್ರೀ ಭಗಂಡೇಶ್ವರ ಆಶೀರ್ವಾದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ಸುಭೀಕ್ಷೆಯೊಂದಿಗೆ ಶಾಂತಿ ಸೌಹಾರ್ದತೆ ನೆಲೆಸಲಿ ಮತ್ತು ರಾಜ್ಯದ ಅಭಿವೃದ್ಧಿಯಾಗಲಿ ಎಂದು ಸಚಿವರು ಪ್ರಾರ್ಥಿಸಿದರು. ಈ ಸಂದರ್ಭ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮ ರಾಜನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆಕಾಶ್, ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್.ಚಂದ್ರ ಮೌಳಿ, ಬಿ.ಎಸ್ ತಮ್ಮಯ್ಯ, ತೆನ್ನಿರಾ ಮೈನಾ ಸೇರಿದಂತೆ ಅನೇಕ ಪ್ರಮುಖರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾವೇರಿ ಮಾತೆ ಹಾಗೂ ಶ್ರೀ ಭಗಂಡೇಶ್ವರ ಆಶೀರ್ವಾದ ದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ರಾಜ್ಯ ಸರಕಾರದ ಪರ ವಾಗಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಐದು ತಾಲೂಕು ಕೇಂದ್ರಗಳಿಗೆ ಶಾಸಕರೊಂದಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವುದರೊಂದಿಗೆ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟ್ವೀಟ್ ಮಾಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಸ್ವಲ್ಪ ತಾಳ್ಮೆ ಎನ್ನುವುದು ಅವರಿಗೆ ಇರಬೇಕಾಗಿತ್ತು. ಆತುರದಲ್ಲಿ ಬುಲೆಟ್ ಹಾರಿಸುವುದು ಬೇಡ, ಅದರ ಬದಲು ಅವರು ಸರ್ಕಾರಕ್ಕೆ ಸಲಹೆ ಕೊಡಲಿ. ಈಗಾಗಲೇ ಅವರು ಜನರಿಂದ ತಿರಸ್ಕೃತರಾಗಿದ್ದಾರೆ, ಹೀಗೆ ಆದ್ರೆ ಇನ್ನಷ್ಟು ತಿರಸ್ಕೃತರಾಗುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮಿಷನ್‌ಗಾಗಿ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿಗಳನ್ನು ತಡೆ ಹಿಡಿಯಲಾಗಿದೆ ಎಂಬ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಬೋಸರಾಜು, ಬಿಜೆಪಿಗರು ತಮ್ಮೊಳಗೆ ಬಡಿದಾಡಿಕೊಳ್ತಿದ್ದಾರೆ, ಅದನ್ನು ಮರೆಮಾಚಲು ಇಂತಹ ಆರೋಪ ಮಾಡ್ತಿದ್ದಾರೆಂದು ಟೀಕಿಸಿದರು.

ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಧರಣಿಗೆ ಕೂರುತ್ತೇವೆ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಯಡಿಯೂರಪ್ಪ ಅವರು ಮೂರ್ನಾಲ್ಕು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದವರು, ಅಂತಹದರಲ್ಲಿ ಸರಕಾರ ರಚನೆಯಾಗಿ ಯೋಜನೆಗಳ ಜಾರಿಗೆ ಸಮಯ ಹಿಡಿಯುತ್ತದೆ ಎಂಬುದು ಅವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 7 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ನಂತರ ಬಿಜೆಪಿ ಸರಕಾರದ ಅವಧಿಯಲ್ಲಿ ಅದನ್ನು 5 ಕೆ.ಜಿ.ಗೆ ಇಳಿಸಿದ್ದು ಯಾಕೆಂದು ತೀಕ್ಷ್ಣವಾಗಿ ಪ್ರಶ್ನಿಸಿದ ಅವರು, ಇದನ್ನು ಯಡಿಯೂರಪ್ಪ ಹಾಗೂ ರಾಜ್ಯದ ಬಿಜೆಪಿ ಸಂಸದರು ಯಾಕೆ ಪ್ರಶ್ನೆ ಮಾಡುವುದಿಲ್ಲ ಎಂದು ಕಿಡಿಕಾರಿದರು.

ಕೆಂಪೇಗೌಡರ ಆಡಳಿತ ಇಡೀ ವಿಶ್ವಕ್ಕೆ ಮಾದರಿ

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಬಣ್ಣನೆ



ಮಡಿಕೇರಿ, ಜೂ.27– ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ, ಕೆಂಪೇಗೌಡರು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರು ಕೆರೆ–ಕಟ್ಟೆಗಳು, ದೇವ ಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರನ್ನು ಇಡೀ ವಿಶ್ವದಲ್ಲೇ ಮಾದರಿ ನಗರವಾಗಿ ನಿರ್ಮಿಸಿದರು. ಕೆಂಪೇಗೌಡರ ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಎಲ್ಲರಿಗೂ ಮಾದರಿಯಾದ ಆಡಳಿತವನ್ನು ನೀಡಿದ್ದಾರೆ. ಕೆಂಪೇಗೌಡರ ಆಡಳಿತ ಮತ್ತು ದೂರದೃಷ್ಟಿಯ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ನುಡಿದರು.

ಬಜೆಟ್ ಅಧಿವೇಶನ ನಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಲಾಗುವುದು ಎಂದು ಸಚಿವ ಭೋಸರಾಜು ಇದೇ ಸಂದರ್ಭದಲ್ಲಿ ತಿಳಿಸಿದರು. ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಕನ್ನಡ ನಾಡಿಗೆ ಅದರಲ್ಲೂ ಬೆಂಗಳೂರಿಗೆ ಕೆಂಪೇಗೌಡ ಅವರ ಮಾದರಿ ಆಡಳಿತ ನೀಡಿದ್ದಾರೆ. ಕುಶಾಲನಗರದಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಮಾತನಾಡಿ, ಆದರ್ಶ ಆಡಳಿತಗಾರ ಕೆಂಪೇಗೌಡರ ಮಾದರಿ ಆಡಳಿತ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಇಡೀ ಭಾರತ ದೇಶದಲ್ಲಿಯೇ ಬೆಂಗಳೂರನ್ನು ಸುಂದರ ನಗರವನ್ನಾಗಿ ಮಾಡಲು ಶ್ರಮಿಸಿದ್ದಾರೆ ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಕೆಂಪೇಗೌಡರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರ ಅಧಿಕಾರ ಅವಧಿಯಲ್ಲಿನ ಕೆಲಸಗಳನ್ನು ಸದಾ ಸ್ಮರಿಸಬೇಕು. ಕೆಂಪೇಗೌಡರ ಕನಸು ನನಸು ಇಂದಿಗೂ ಪ್ರಸ್ತುತವಾಗಿದೆ ಎಂದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎನ್.ಚಂಗಪ್ಪ ಮಾತನಾಡಿ, ಬೆಂಗಳೂರಿನ ಒಂದೊಂದು ಬಡಾವಣೆಗೂ ಒಂದೊಂದು ಹೆಸರು ಇಟ್ಟು ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರು ಶ್ರಮಿಸಿದ್ದಾರೆ. ಆದರ್ಶ ಆಡಳಿತಗಾರ ಕೆಂಪೇಗೌಡರನ್ನು ಸದಾ ಸ್ಮರಿಸಬೇಕು ಎಂದರು.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಮಾತನಾಡಿ, ಒತ್ತುವರಿಯಾಗಿರುವ ಕೆರೆ ಕಟ್ಟೆಗಳು, ರಾಜ ಕಾಲುವೆಗಳನ್ನು ತೆರವುಗೊಳಿಸಬೇಕು. ಇದರಿಂದ ಸುಗಮ ಸಂಚಾರ ಹಾಗೂ ಕೆರೆ ಕಟ್ಟೆಗಳ ಉಳಿವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ವಕೀಲ ಕೆ.ಆರ್.ವಿದ್ಯಾಧರ ಮಾತನಾಡಿ, ಕೆಂಪೇಗೌಡರು ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನವರಾಗಿದ್ದರು. ಹಂಪಿಯ ವೈಭವ ವನ್ನು ಕಂಡು ದೂರದೃಷ್ಟಿಯಿಂದ ಬೆಂಗಳೂರನ್ನು ನಿರ್ಮಾಣ ಮಾಡಿದರು ಎಂದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಗೌಡ ಸಮಾಜದ ಮಡಿಕೇರಿ ಅಧ್ಯಕ್ಷ ಪೇರಿಯನ ಜಯಾನಂದ, ಜಿಪಂ ಮಾಜಿ ಅಧ್ಯಕ್ಷ ಕೆ.ಪಿ.ಚಂದ್ರಕಲಾ, ಹೈಕೋರ್ಟ್ ವಕೀಲ ಎಚ್.ಎಸ್.ಚಂದ್ರಮೌಳಿ, ಒಕ್ಕಲಿಗ ಸಮಾಜದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎ.ಆರ್. ಮುತ್ತಣ್ಣ, ಜಿಪಂ ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರು ಇದ್ದರು.

ಕೊಡಗು ಗೌಡ ಮಹಿಳಾ ಒಕ್ಕೂಟದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಸ್ವಾಮಿ ಸ್ವಾಗತಿಸಿದರು. ಶಿಕ್ಷಕರಾದ ಕುಮಾರ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.

ಕುಶಾಲನಗರ ಕಸಾಪ ಅಧ್ಯಕ್ಷ ಮೂರ್ತಿ ಪದಚ್ಯುತಿ

ಮಡಿಕೇರಿ, ಜೂ.27– ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ ಅವರನ್ನು ಪದಚ್ಯುತಿಗೊಳಿಸಿ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೊಡಗು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ್ ಕಾಮತ್, ಮುಂದಿನ ಆದೇಶದವರೆಗೆ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ನೇಮಿಸಿದ್ದ ಆದೇಶವನ್ನು ರಾಜ್ಯಾಧ್ಯಕ್ಷರು ಹಿಂದೆ ಪಡೆದಿದ್ದಾರೆ. ಸದ್ಯದಲ್ಲೇ ನೂತನ ಅಧ್ಯಕ್ಷರ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಾಡಾನೆಗಳ ಕಾದಾಟದಿಂದ ಹೆಣ್ಣಾನೆ ಸಾವು



ಸಿದ್ದಾಪುರ/ಮಡಿಕೇರಿ, ಜೂ.27– ಕಾಡಾನೆಗಳ ನಡುವೆ ಏರ್ಪಟ್ಟ ಸಂಘರ್ಷದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕುಶಾಲನಗರ ತಾಲೂಕು ವ್ಯಾಪ್ತಿಗೆ ಒಳಪಡುವ ನೆಲ್ಯಹುದಿಕೇರಿ ಬೆಟ್ಟದಕಾಡು ಸಮೀಪದ ಸಂಪಿಗೆಕೊಲ್ಲಿ ಕಾಟಿಬಾಣೆ ಎಂಬ ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ. ಕಳೆದ 20 ದಿನಗಳ ಹಿಂದೆಯೇ ಕಾಡಾನೆ ಮೃತಪಟ್ಟಿದೆ ಎಂದು ಅಂದಾಜಿಸಲಾಗಿದ್ದು, ಕಳೇಬರ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ.

ತೋಟಕ್ಕೆ ತೆರಳಿದ್ದ ಕಾರ್ಮಿಕರು ಕಾಡಾನೆಯ ಕಳೇಬರ ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಮತ್ತು ವನ್ಯಜೀವಿ ವೈದ್ಯಾಧಿಕಾರಿ ಡಾ. ಚೆಟ್ಟಿಯಪ್ಪ ಮಹಜರು ಮಾಡಿ ಮರಣೋತ್ತರ ಪರೀಕ್ಷೆ ನಡೆಸಿದರು. ಈ ಸಂದರ್ಭ ಮೃತ ಹೆಣ್ಣಾನೆ 15 ವರ್ಷ ಪ್ರಾಯದ್ದಾಗಿರಬಹುದು ಎಂದು ವೈದ್ಯಾಧಿಕಾರಿಗಳು ಅಂದಾಜಿಸಿದರು. ಕಾಡಾನೆಗಳ ನಡುವಿನ ಕಾದಾಟದಲ್ಲಿ ಮತ್ತೊಂದು ಆನೆ ದಂತದಿಂದ ತಿವಿದ ಗುರುತುಗಳು ಕಂಡು ಬಂದವು. ಈ ಆಳವಾದ ಗಾಯದಿಂದ ಹೆಣ್ಣಾನೆ ಮೃತಪಟ್ಟಿರಬಹುದು ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಸ್ಥಳದಲ್ಲೇ ಜೆಸಿಬಿ ಯಂತ್ರ ಬಳಸಿ ಗುಂಡಿ ತೋಡಿ ಆನೆಯ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಘಟನಾ ಸ್ಥಳದಲ್ಲಿ ಕುಶಾಲನಗರ ಎಸಿಎಫ್ ಗೋಪಾಲ್, ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ರವಿ ಯತ್ನಾಳ್ ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಹಾಜರಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸೋಮವಾರಪೇಟೆಯಲ್ಲಿ ಕೆಲ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ

ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪ ಹಿನ್ನೆಲೆ

ಮಡಿಕೇರಿ,ಜೂ.27– ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಜು.26ರಂದು ನಡೆದಿದ್ದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಸೋಮವಾರಪೇಟೆಗೆ ಆಗಮಿಸಿ ತನಿಖೆ ನಡೆಸಿದೆ.

ಸೋಮವಾರಪೇಟೆಯ ಕಾನ್ವೆಂಟ್ ಬಾಣೆ ನಿವಾಸಿ ಅಬ್ದುಲ್ ನಾಸಿರ್ ಮತ್ತು ಕಲ್ಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ಮನೆಗಳ ಮೇಲೆ ಸೋಮವಾರ ತಡ ರಾತ್ರಿ ದಾಳಿ ನಡೆಸಿದೆ.

ಈ ಇಬ್ಬರ ಮೇಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪವಿದೆ. ಈ ವ್ಯಕ್ತಿಗಳು ಪ್ರಸ್ತುತ ದುಬೈನಲ್ಲಿದ್ದು, ಅವರ ಮನೆ ಮಂದಿಯನ್ನು ಅಧಿಕಾರಿಗಳ ತಂಡ ವಿಚಾರಣೆ ನಡೆಸಿದೆ. ಮಾತ್ರವಲ್ಲದೇ ಬ್ಯಾಂಕ್ ಖಾತೆಗಳ ವಿವರ, ಹಣ ವರ್ಗಾವಣೆ ಮತ್ತಿತ್ತರ ವಿಚಾರಗಳನ್ನು ಎನ್.ಐ.ಎ ಕಲೆ ಹಾಕಿದೆ ಎಂದು ತಿಳಿದು ಬಂದಿದೆ.

ಮಡಿಕೇರಿಯ ಆರೋಪಿ: ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮಡಿಕೇರಿ ಗದ್ದುಗೆ ಮಸೀದಿ ಹಿಂಭಾಗದ ನಿವಾಸಿ ಎಂ.ಹೆಚ್. ಹಮೀದ್ ಎಂಬವರ ಪುತ್ರ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯನಾಗಿರುವ ತುಫೈಲ್ ಎಂಬಾತ ಕೂಡ ಆರೋಪಿಯಾಗಿದ್ದ. ಇದೇ ಮಾ.4ರಂದು ಆರೋಪಿ ತುಫೈಲ್ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿರುವುದನ್ನು ಪತ್ತೆ ಹಚ್ಚಿದ್ದ ಎನ್‌ಐಎ ಅಧಿಕಾರಿಗಳ ತಂಡ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ, ಜೂ.27– ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಕಾಫಿ ಬೆಳೆಗಾರ ಬಲ್ಲಿಮಾಡ ಸಂಪತ್ ಎಂಬುವವರಿಗೆ ಸೇರಿದ ಹಸು ಬಲಿಯಾಗಿದ್ದು, ಮೂರು ದಿನಗಳಿಂದ ಹಸು ಕಾಣೆಯಾಗಿತ್ತು. ತೋಟದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದೆ, ಎರಡು ದಿನದ ಹಿಂದೆ ಹುಲಿ ತಿಂದಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊನ್ನಂಪೇಟೆ ವಲಯ ಅರಣ್ಯ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರ

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ



ಚಾಮರಾಜನಗರ, ಜೂ.27– ಬೆಂಗಳೂರು ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ತಿಳಿಸಿದರು.

ನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಿರ್ಮಾಣಕ್ಕೆ ಕಾರಣರಾದ ಕೆಂಪೇಗೌಡರ ಕೊಡುಗೆಯನ್ನು ಪ್ರತಿಯೊಬ್ಬರೂ ಸ್ಮರಿಸಬೇಕಿದೆ. ಬೆಂಗಳೂರಿನ 4 ದಿಕ್ಕಿನಲ್ಲಿಯೂ ನಿರ್ಮಿಸಿದ ಗೋಪುರ, ದ್ವಾರಗಳು ಇಂದಿಗೂ ಅವರ ಅಸಾಮಾನ್ಯ ಜ್ಞಾನದ ಬಗ್ಗೆ ತಿಳಿಸುತ್ತದೆ. ಕೆಂಪೇಗೌಡರು ಸಾಕಷ್ಟು ಕೆರೆ ಕಟ್ಟೆಗಳ ನಿರ್ಮಾಣ, ಅಲ್ಲದೇ ವೃತ್ತಿ ಆಧಾರಿತವಾಗಿ ನಿರ್ಮಿಸಿದ ಪೇಟೆಗಳನ್ನು ಉದಾಹರಣೆ ಸಹಿತವಾಗಿ ಇಂದು ಸಹ ನೋಡಬಹುದಾಗಿದೆ ಎಂದರು.

ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಮಾತನಾಡಿ, ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿಯುವುದು ತುಂಬಾ ಇದೆ. ಕೆಂಪೇಗೌಡರು ತಮ್ಮ ನಿಸ್ವಾರ್ಥ ಮನೋಭಾವದಿಂದ ಇಂದು ಜಗತ್ಪ್ರಸಿದ್ಧಿಯಾಗಿದ್ದಾರೆ. ಅವರ ಅಸಾಮಾನ್ಯ ವ್ಯಕ್ತಿತ್ವ, ಜಾಣತನ, ಆಡಳಿತದಿಂದ ಇಂದಿನ ಬೃಹತ್ ಬೆಂಗಳೂರು ಕಾಣಲು ಸಾಧ್ಯವಾಯಿತು. ಯಾವ ವ್ಯಕ್ತಿ ತನಗೋಸ್ಕರ ಬದುಕದೇ ಪರರ ಒಳಿತಿಗಾಗಿ ಬದುಕುತ್ತಾರೆಯೋ ಅವರು ಯಾವಾಗಲೂ ಜೀವಂತವಾಗಿರುತ್ತಾರೆ. ಅಂತಹ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡರು ನಿಲ್ಲುತ್ತಾರೆ ಎಂದರು. ಮೈಸೂರಿನ ಮಾನಸ ಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವಿಶ್ರಾಂತ ಪ್ರಾಧ್ಯಾಪಕ ಡಾ.ಟಿ.ಜಯಲಕ್ಷ್ಮೀ ಸೀತಾಪುರ ಮಾತನಾಡಿ, ಕೆಂಪೇಗೌಡರ ಸಾಧನೆಗೆ ಅವರ ತಂದೆ ತಾಯಿ ನೀಡಿದ ನೀತಿ ಶಿಕ್ಷಣವೇ ಕಾರಣ ಎಂದು ಹೇಳಬಹುದು. ಅವರು ನೀಡಿದ ನೀತಿ ಪಾಠಗಳೇ ಕೆಂಪೇಗೌಡರು ಜಗತ್ತಿನಾದ್ಯಂತ ಹೆಸರು ಮಾಡಲು ಸಾಧ್ಯವಾಯಿತು. ಇಂದಿನ ಶಿಕ್ಷಣಕ್ಕೆ ಹೋಲಿಸಿದರೆ ಅಂದಿನ ಶಿಕ್ಷಣ ಮೌಲ್ಯವನ್ನು ಅರ್ಥ ಮಾಡಿ ಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಜಿಪಂ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಸಮುದಾಯದ ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಪುಟ್ಟಸ್ವಾಮಿಗೌಡ, ಪಣ್ಯದಹುಂಡಿ ರಾಜು, ಚಿನ್ನಮುತ್ತು, ಸಿ.ವಿ.ನಾಗೇಂದ್ರ, ಮಹೇಶ್‌ಗೌಡ ಇತರೆ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಚಾಲನೆ ನೀಡಿದರು. ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದ ಬಳಿ ಮುಕ್ತಾಯಗೊಂಡಿತು.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ



ಕೊಳ್ಳೇಗಾಲ, ಜೂ.27– ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಜಮಾಯಿಸಿದ ಅಂಗನವಾಡಿ ಫೆಡರೇಷನ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರ ಈಗಾಗಲೇ ನೀಡಿರುವ ಮೊಬೈಲ್‌ನಿಂದ ಸರ್ವೇ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ನಾವು ಆರೋಗ್ಯ ಇಲಾಖೆ ಸರ್ವೇಗೆ ಸಿದ್ಧರಾಗಿದ್ದೇವೆ. ಹೀಗಾಗಿ ಈಗಿರುವ ಕಳಪೆ ಮೊಬೈಲ್ ಹಿಂಪಡೆದು ಗುಣಮಟ್ಟದ ಮೊಬೈಲ್ ನೀಡಬೇಕು. ಅಂಗನವಾಡಿಗೆ ನೀಡುತ್ತಿರುವ ಮೊಟ್ಟೆ ಚೆನ್ನಾಗಿಲ್ಲ. ಅವುಗಳು ವಾಸನೆ ಬರುತ್ತಿದ್ದು, ಸರ್ಕಾರ ಈಬಗ್ಗೆ ಕ್ರಮ ಕೈಗೊಳ್ಳಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಈ ಪೈಕಿ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳ ಮಾಡಬೇಕು, ನಿವೃತ್ತಿ ವೇತನದಲ್ಲಿ ಆಗಿರುವ ಹಗರಣದ ಬಗ್ಗೆ ತನಿಖೆ ನಡೆಸಬೇಕು, ಎನ್‌ಪಿಎಸ್ ಸೌಲಭ್ಯ ಪಡೆದ ಕಾರ್ಯಕರ್ತೆಯರಿಗೆ ನ್ಯಾಯ ಒದಗಿಸಬೇಕು. ಬಾಡಿಗೆ ಅಂಗನವಾಡಿ ಕಟ್ಟಡಗಳ ಬಾಡಿಗೆ ಸಕಾಲದಲ್ಲಿ ನೀಡಬೇಕು ಎಂಬಿತ್ಯಾದಿ ಬೇಡಿಕೆಯುಳ್ಳ ಈಡೇರಿಸುವಂತೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಫೆಡರೇಷನ್ ಅಧ್ಯಕ್ಷೆ ಸರಳ ಪ್ರೇಮಕುಮಾರಿ, ಉಪಾಧ್ಯಕ್ಷ ಚಿಕ್ಕತಾಯಮ್ಮ, ಕಾರ್ಯದರ್ಶಿ ಕೆ.ವಿಜಯಲಕ್ಷ್ಮಿ, ಪದಾಧಿಕಾರಿಗಳಾದ ಮಹದೇವಮ್ಮ, ಸೌಭಾಗ್ಯ, ಶಾಂತಮ್ಮ, ಚಿಕ್ಕಮ್ಮಣಿ, ಚಂದ್ರಮ್ಮ, ರೋಜಾಮ್ಮ, ಸುಂದ್ರಮ್ಮ ಇನ್ನಿತರರಿದ್ದರು.

ಚಿಕ್ಕಮ್ಮತಾಯಿ ದೇವಸ್ಥಾನದ 5ನೇ ವಾರ್ಷಿಕೋತ್ಸವ



ಚಾಮರಾಜನಗರ, ಜೂ.27– ನಗರದ ಸವಿತಾ ಸಮಾಜ ಬೀದಿಯಲ್ಲಿರುವ ಶ್ರೀಚಿಕ್ಕಮ್ಮತಾಯಿ ದೇವಸ್ಥಾನದ 5ನೇ ವಾರ್ಷಿಕೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ವಾರ್ಷಿಕೋತ್ಸವ ಅಂಗವಾಗಿ ದೇವಸ್ಥಾನವನ್ನು ವಿದ್ಯುತ್ ದೀಪ ಹಾಗೂ ಬಗೆ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಅಲ್ಲದೇ ಚಿಕ್ಕಮ್ಮತಾಯಿಗೆ ಮುಂಜಾನೆಯೇ ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬೆಳಗ್ಗೆ 9 ಗಂಟೆ ವೇಳೆಗೆ ಸಮುದಾಯದ ಮಹಿಳೆಯರು ಹಾಲರವಿ ಉತ್ಸವ ನಡೆಸಿದರು. ವಾರ್ಷಿಕೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಸಮುದಾಯದ ಮುಖಂಡರಾದ ನಂಜದೇವರು, ಚಂದ್ರಶೇಖರ್, ನಿಂಗರಾಜು, ಮಹದೇವ, ನಂಜುಂಡಸ್ವಾಮಿ, ಶಿವಕುಮಾರ್, ಯುವಕರಾದ ವಿನಯ್, ಸುನೀಲ್, ಚೇತನ್, ರವಿ, ಬಸವ, ಅಭಿ, ಪ್ರಕಾಶ್, ಮಹೇಶ್, ಗಿರೀಶ್, ದಿನೇಶ್, ಮಾದೇಶ, ನಾಗು, ಮುತ್ತುರಾಜು ಸೇರಿದಂತೆ ಮಹಿಳಾ ಸಂಘದ ಪದಾಧಿಕಾರಿಗಳು, ಸಮುದಾಯದ ಮುಖಂಡರು ಇತರರಿದ್ದರು.

ಕೆಂಪೇಗೌಡರ ಆಡಳಿತ, ದೂರದೃಷ್ಟಿ ವಿಶ್ವಕ್ಕೆ ಮಾದರಿ

ಚಾಮರಾಜನಗರ, ಜೂ.27– ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಆಡಳಿತ, ದೂರದೃಷ್ಟಿ ಹಾಗೂ ಚಿಂತನೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರು ನಿರ್ಮಾಣ ಮಾಡುವ ಜೊತೆಗೆ ಕೆರೆ ಕಟ್ಟೆಗಳ ನಿರ್ಮಾಣ ಮಾಡಿ ಬೆಂಗಳೂರಿಗೆ ಕುಡಿಯುವ ನೀರು ದೊರೆಕುವಂತೆ ಮಾಡಿದ್ದರು. ಮಳೆಯಾದಾಗ ಅಲ್ಲಲ್ಲಿ ಕೆರೆ ಕಟ್ಟೆಗಳಲ್ಲಿ ನೀರು ತುಂಬುವಂತೆ ಮಾಡಿ ಅಂತರ್ಜಲ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಅಲ್ಲದೇ ಕೃಷಿಗೂ ಹೆಚ್ಚಿನ ಒತ್ತು ನೀಡಿದ್ದರು. ಬೆಂಗಳೂರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಕೆಂಪೇಗೌಡರೇ ಕಾರಣ ಎಂದರು.

ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ದೊಡ್ಡ ಐಟಿ ಬಿಟಿ ಸಿಟಿಯಾಗಿ ಪರಿವರ್ತನೆಗೊಂಡಿದೆ. ಇಂತಹ ಮಹಾನ್ ಸಾಧಕರ ಜಯಂತಿಯನ್ನು ಸರ್ಕಾರ ಅದ್ದೂರಿಯಾಗಿ ಆಚರಿಸುತ್ತಿರುವುದು ಶ್ಲಾಘನೀಯ. ಪ್ರತಿಯೊಬ್ಬರೂ ಕೆಂಪೇಗೌಡರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಮುಖಂಡರಾದ ಚಂದ್ರು, ಪಿ.ರಾಜಣ್ಣ, ಪ್ರವೀಣ್, ಶಿವಮೂರ್ತಿ, ಸೋಹಲ್ ಅಲಿಖಾನ್, ಅಬುಬ್ ಖಾನ್, ಸೋಮಶೇಖರ್, ರಾಜು, ಸೋಮಣ್ಣ, ಮಲ್ಲಿಕಾರ್ಜುನ, ವಿನೋದ್ ಚುಗುಮಣಿ, ನಾಗು ಮೋಹನ್, ಸ್ವಾಮಿ, ಮಣಿ ಇತರರಿದ್ದರು.



ಚಿರತೆ ದಾಳಿಯಿಂದ ಗಾಯಗೊಂಡ ಬಾಲಕಿ ಮನೆಗೆ

ಮಾಜಿ ಶಾಸಕ ನರೇಂದ್ರ ಭೇಟಿ, ಸಾಂತ್ವನ



ಹನೂರು, ಜೂ.27– ಚಿರತೆ ದಾಳಿಯಿಂದ ತೀವ್ರ ಗಾಯಗೊಂಡ ಬಾಲಕಿ ಮನೆಗೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆಯಿಂದ ಹೊರ ಬಂದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ ತೀವ್ರ ಗಾಯಗೊಳಿಸಿತ್ತು. ಬಾಲಕಿಯನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ಬಗ್ಗೆ ಸೋಮವಾರ ತಡರಾತ್ರಿ ಮಾಹಿತಿ ಪಡೆದ ಮಾಜಿ ಶಾಸಕ ಆರ್.ನರೇಂದ್ರ ಮಂಗಳ ವಾರ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದು ಸಾಂತ್ವನ ಹೇಳಿದರು.

ಬಳಿಕ ಚಿರತೆ ದಾಳಿ ನಡೆಸಿದ ಸ್ಥಳ ಪರಿಶೀಲಿಸಿದ ಅವರು ಚಿರತೆ ಸೆರೆ ಹಿಡಿಯುವವರೆಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅಲ್ಲದೇ ಚಿರತೆ ದಾಳಿಯಿಂದ ಗಾಯಗೊಂಡಿರುವ ಬಾಲಕಿಗೆ ಸರ್ಕಾರದಿಂದ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು.

ಬಿಆರ್‌ಟಿ ಉಪ ವಲಯ ಅರಣ್ಯಾಧಿಕಾರಿ ಸಚಿನ್ ಚೌಹಾಣ್ ಮಾತನಾಡಿ, ಚಿರತೆ ಸೆರೆಗಾಗಿ ಗ್ರಾಮದ 4 ಕಡೆ ಬೋನ್ ಇರಿಸಲಾಗಿದೆ. ತಡರಾತ್ರಿಯಿಂದಲೇ ನಮ್ಮ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾರೆ. 40 ಸಿಬ್ಬಂದಿಗಳನ್ನು ಬೆಳಗ್ಗೆ ಹಾಗೂ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ನಿಯೋಜಿಸಲಾಗಿದೆ. ಆದಷ್ಟು ಬೇಗ ಚಿರತೆ ಸೆರೆ ಹಿಡಿಯಲಾಗುವುದು ಎಂದರು. ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆ ರಾಜ್, ಮುಖಂಡರಾದ ತಿಮ್ಮೇಗೌಡ, ನಾರಾಯಣ ಗೌಡ, ಷಣ್ಮುಖ ಹಾಜರಿದ್ದರು.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ.27– ಗುಂಡ್ಲುಪೇಟೆ ತಾಲೂಕಿನ ವಿವಿಧೆಡೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2023–24ನೇ ಸಾಲಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗುಂಡ್ಲುಪೇಟೆ ಟೌನ್, ಬಾಚಹಳ್ಳಿ, ಬೊಮ್ಮಲಾಪುರ, ಹಂಗಳ, ಕಬ್ಬಳ್ಳಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಗುಂಡ್ಲುಪೇಟೆ ಟೌನ್, ಕಬ್ಬಳ್ಳಿ, ಬೇಗೂರಿನಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಜನಾಂಗದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ https://sw.kar.nic.in/ ನಲ್ಲಿ ಎಸ್‌ಎಟಿಎಸ್ (SATS) ಸಂಖ್ಯೆ, ಸೇರಿದಂತೆ ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.



ಗುಂಡ್ಲುಪೇಟೆ ಚಾಮುಲ್ ಉಪ ಕಚೇರಿಯಲ್ಲಿ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳ 35 ವಾರಸುದಾರರಿಗೆ ಚಾಮುಲ್ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ನೀಡುವ ಪರಿಹಾರಧನ ತಲಾ 15 ಸಾವಿರ ರೂ.ಗಳ ಚೆಕ್ ಅನ್ನು ವಿತರಿಸಲಾಯಿತು. ಈ ವೇಳೆ ಚಾಮುಲ್ ನಿರ್ದೇಶಕ ಹೆಚ್.ಎಸ್.ನಂಜುಂಡ ಪ್ರಸಾದ್, ಎಂ.ಪಿ.ಸುನೀಲ್ ಸಹಾಯಕ ವ್ಯವಸ್ಥಾಪಕ ಜಿ.ಪ್ರಭು, ವಿಸ್ತರಣಾಧಿಕಾರಿ ಹೆಚ್.ಪ್ರಕಾಶ್, ಸಿದ್ದಲಿಂಗೇಶ್, ರಂಜಿತಾ, ಮಂಜೇಶ್, ಉದಯ ಕುಮಾರ್, ಮುದ್ದಪ್ಪ, ಮುಖ್ಯಕಾರ್ಯ ನಿರ್ವಾಹಕ ಮಹೇಂದ್ರ, ನಾಗೇಶ್ ಮತ್ತು ಹಾಲು ಉತ್ಪಾದಕರು ಇದ್ದರು.

ಮೈಸೂರು ಮಿತ್ರ

ಇಪಿಎಫ್‌ಓ ಪಿಂಚಣಿದಾರರ ಅಹವಾಲು ಸ್ವೀಕಾರ; ವಿಲೇವಾರಿ

ಮೈಸೂರು, ಜೂ.27–ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಮೈಸೂರು ಕ್ಷೇತ್ರೀಯ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0ರ ಅಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಕಾರ್ಯಕ್ರಮ, ಮಂಗಳವಾರ ಮೈಸೂರು ಜಿಲ್ಲೆಯ ಹೆಬ್ಬಾಳು ಕೈಗಾರಿಕಾ ಪ್ರದೇಶದ ಎಚ್‌ಐಇಎಂಎ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮೈಸೂರು ಹೆಬ್ಬಾಳ್ ಇಂಡಸ್ಟ್ರಿಯಲ್ ಎಸ್ಟೇಟ್ ಎಚ್‌ಐಇಎಂಎ ಅಧ್ಯಕ್ಷರಾದ ಕೆ.ಜಿ.ಪ್ರಕಾಶ್ ಉಪಸ್ಥಿತರಿದ್ದರು. ಇಪಿಎಫ್‌ಓ, ಪ್ರಾದೇಶಿಕ ಕಚೇರಿಯ ಲೆಕ್ಕಾಧಿಕಾರಿ ದೀಪಕ್ ಮಹಲ, ಜಿಲ್ಲಾ ನೋಡಲ್ ಜೆಟಿಓ ಸುಭಾಷ್ ಕುಮಾರ್, ಎಸ್‌ಎಸ್‌ಎಸ್‌ಎ ಆರ್.ಜಗದೀಶ್ ಮತ್ತು ಎಸ್‌ಎಸ್‌ಎ ಡಿ.ಮನೋಜ ಕುಮಾರ್ ಉಪಸ್ಥಿತರಿದರು, ಉದ್ಯೋಗದಾತರು, ಉದ್ಯೋಗಿಗಳು ಮತ್ತು ಪಿಂಚಣಿದಾರರ ಕುಂದು–ಕೊರತೆಗಳ ಆಲಿಸಿ ಸೂಕ್ತ ಮಾಹಿತಿ ನೀಡಿದರು. ಇಪಿಎಫ್‌ಓ ಉದ್ಯೋಗದಾತರು, ಉದ್ಯೋಗಿಗಳು ಮತ್ತು ಪಿಂಚಣಿದಾರರು ತಮ್ಮ ಪ್ರಶ್ನೆಗಳು ಮತ್ತು ಕುಂದು–ಕೊರತೆಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಅವುಗಳನ್ನು ಸ್ಥಳದಲ್ಲೇ ಆಲಿಸಿ ಪರಿಹರಿಸಲಾಯಿತು. ಉದ್ಯೋಗ ದಾತರು, ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ತೃಪ್ತಿಕರ ಮಾಹಿತಿ ಕಲ್ಪಿಸಲಾಯಿತು.

ಒಂದನೇ ಪುಟದಿಂದ

ಅಕ್ರಮ ನಿವೇಶನ, ಮನೆಗಳಿಗೆ 'ಬಿ' ಖಾತಾ

ಪ್ರಸಕ್ತ ಬೇಸಿಗೆಯಲ್ಲಿ ಯಾವ ನಗರ–ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ, ಅಂತಹ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿ ನೀರು ಪಡೆಯಲು ಆದೇಶಿಸಲಾಗಿದೆ. ಇನ್ನು ಜಲಜೀವನ್ ಮಿಷನ್ ಯೋಜನೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ತನಿಖೆಗೆ ಆದೇಶಿಸಲಾಗಿದೆ. ಅಕ್ರಮ ಆರೋಪವಿಲ್ಲದ ಕಡೆಗಳಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಕಾಮಗಾರಿಯಲ್ಲಿ ಲೋಪವಿದ್ದು, ಕೆಲಸ ಮಾಡದೆ ಹಣ ಪಡೆದಿದ್ದರೆ ಅಂತಹ ಗುತ್ತಿಗೆದಾರರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವುದಾಗಿ ಸಚಿವರು ಹೇಳಿದರು. ಸ್ಮಾರ್ಟ್‌ಸಿಟಿ ಯೋಜನೆಯಡಿ ಕಳಪೆ ಕಾಮಗಾರಿಗಳು ನಡೆದಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವುಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಈಗಾಗಲೇ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದರು.

ಎಡಿಜಿಪಿ ಅಲೋಕ್‌ಕುಮಾರ್ ಪರಿಶೀಲನೆ

ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ಐಜಿಪಿ ಬಿ.ಆರ್. ರವಿಕಾಂತೇಗೌಡ, ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಹಾಗೂ ಇತರ ಅಧಿಕಾರಿಗಳು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ವೇಳೆ ಅಲೋಕ್ ಕುಮಾರ್ ಅವರೊಂದಿಗೆ ಉಪಸ್ಥಿತರಿದ್ದರು.

ಮಂಡ್ಯ ಬಳಿ ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿಕೊಂಡು ಎದುರಿನಿಂದ ಬಂದ ಯುವಕ ಮೀಡಿಯನ್‌ಗೆ ಡಿಕ್ಕಿ ಹೊಡೆದ ದೃಶ್ಯದ ವೀಡಿಯೋ ಅನ್ನು ಕಾರು ಚಾಲಕರೊಬ್ಬರು ಟ್ವೀಟರ್‌ನಲ್ಲಿ ಹರಿಯಬಿಟ್ಟಿದ್ದು, ಅದರಿಂದ ಹೆದ್ದಾರಿಯಲ್ಲಿ ಸುರಕ್ಷತೆ ಅವಶ್ಯಕತೆ ಕಂಡುಬಂದ ಹಿನ್ನೆಲೆಯಲ್ಲಿ ಹೆದ್ದಾರಿಯ ಪರಿಸ್ಥಿತಿ ಅವಲೋಕಿಸಲಾಯಿತು. ಆ ವೀಡಿಯೋ ವ್ಯಾಪಕವಾಗಿ ವೈರಲ್ ಆದ ಕಾರಣ ಅಲೋಕ್ ಕುಮಾರ್ ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಎಕ್ಸ್‌ಪ್ರೆಸ್ ವೇನಲ್ಲಿ ಖುದ್ದು ಸಂಚರಿಸಿ ಸಮಸ್ಯೆಗಳೇನು ಎಂಬುದನ್ನು ಅಧ್ಯಯನ ಮಾಡಿದರು.

ರಸ್ತೆ ಪರಿಶೀಲಿಸಿದ ನಂತರ ರಾಮನಗರ ಎಸ್ಪಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ಸಮಾಲೋಚನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯ ಮೇನ್ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸುವ ಸಂಬಂಧ ಚರ್ಚಿಸಲಾಯಿತು. ಈಗಾಗಲೇ ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದ್ದರೂ, ಬೈಕ್ ಸವಾರರು ಅತೀ ವೇಗವಾಗಿ ಮುಖ್ಯ ಪಥದಲ್ಲೇ ಸಾಗುತ್ತಿರುವುದರ ಬಗ್ಗೆ ಅಧಿಕಾರಿಗಳು ಅಲೋಕ್ ಕುಮಾರ್ ಅವರಿಗೆ ತಿಳಿಸಿದರು.

ಅಪಘಾತಗಳ ನಿಯಂತ್ರಿಸಲು ಹೆದ್ದಾರಿಯಲ್ಲಿ ಗಸ್ತು ಹೆಚ್ಚಿಸಲಾಗಿದೆಯಲ್ಲದೆ, ಅತೀ ವೇಗದ ಚಾಲನೆ ಮಾಡಬಾರದೆಂದು ಸಾಕಷ್ಟು ಜಾಗೃತಿ ಮೂಡಿಸಿದ್ದರೂ ವಾಹನ ಚಾಲಕರು ವೇಗ ಮಿತಿಗೊಳಿಸುತ್ತಿಲ್ಲವಾದ್ದರಿಂದ ಸಿಸಿಟಿವಿ ಕ್ಯಾಮರಾ ಮತ್ತು ಸೂಚನಾ ಫಲಕಗಳನ್ನು ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಳವಡಿಸುವ ಅಗತ್ಯವಿದೆ ಎಂಬುದನ್ನು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಎಡಿಜಿಪಿಯವರಿಗೆ ತಿಳಿಸಿದರು. ವಾಹನ ಚಾಲಕರು ವೇಗಮಿತಿಗೊಳಿಸಬೇಕು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸೈನ್ ಬೋರ್ಡ್‌ಗಳನ್ನು ಅಳವಡಿಸಬೇಕು. ಹೆದ್ದಾರಿಯುದ್ದಕ್ಕೂ ಸಿಸಿಟಿವಿ ಸರ್ವೇಲೆನ್ಸ್ ಕ್ಯಾಮೆರಾ ಅಳವಡಿಸಬೇಕು ಎಂದು ಅಲೋಕ್ ಕುಮಾರ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಪ್ರಮುಖ ಹಗರಣಗಳ ತನಿಖೆ

ಹೇಳಿದರು. ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ.ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಡವರ ಮೇಲೆ ಗದಾ ಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ.

ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೆ ಎಂದು ಪ್ರಶ್ನಿಸಿದರು.

ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನಾಫೆಡ್, ಕೇಂದ್ರೀಯ ಭಂಡಾರ್, ಎನ್‌ಸಿಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುವಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು. ಗ್ಯಾರಂಟಿ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ರಾಜಕೀಯ ಗಿಮಿಕ್ ಮಾಡಲು ಹೊರಡಬಾರದು. ಅವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ಎಂದು ತಿಳಿಸಿದರು. 2022–23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59000 ಕೋಟಿ ರೂ. ಬೇಕಾಗುವುದು. ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.

ಅದ್ದೂರಿ ಮೆರವಣಿಗೆ

ರಾಜಕಾರಣದ ಉದ್ದೇಶವಿಲ್ಲ ಎಂದು ಹೇಳಿದರು. ಮೆರವಣಿಗೆಯು ಕಲಾತಂಡಗಳೊಂದಿಗೆ ಕೆ.ಆರ್.ವೃತ್ತ, ಡಿ.ದೇವರಾಜ ಅರಸು ರಸ್ತೆ, ಜೆಎಲ್‌ಬಿ ರಸ್ತೆ, ಹುಣಸೂರು ರಸ್ತೆ ಮೂಲಕ ಕಲಾಮಂದಿರ ಆವರಣ ತಲುಪಿತು. ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್‌ಗೌಡ, ಕೆ.ಹರೀಶ್‌ಗೌಡ, ಮಾಜಿ ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಎಂಎಲ್‌ಸಿ ಮರಿತಿಬ್ಬೇಗೌಡ, ಮಾಜಿ ಮೇಯರ್ ಸಂದೇಶಸ್ವಾಮಿ, ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ.ಜಿ.ಗಂಗಾಧರ್ ಮತ್ತಿತರರ ಮುಖಂಡರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ ಮತ್ತಿತರರ ಅಧಿಕಾರಿಗಳು ಭಾಗವಹಿಸಿದ್ದರು.

ಅನ್ನಭಾಗ್ಯ ಜಾರಿ: ಸಿದ್ದರಾಮಯ್ಯ

ಘೋಷಣೆ ಮಾಡಬೇಕಿತ್ತೇ ಎಂದು ಪ್ರಶ್ನಿಸಿದರು. ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ್, ಎನ್.ಸಿ.ಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ಬುಧವಾರ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು.

ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ: ಗ್ಯಾರಂಟಿ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ರಾಜಕೀಯ ಗಿಮಿಕ್ ಮಾಡಲು ಹೊರಡಬಾರದು. ಅವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ಎಂದರು.

ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ: 2022–23ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಾಗುವುದು. ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.

ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ!

ಸೈಬರ್ ಸೆಂಟರ್‌ಗಳ ವಿರುದ್ಧ ಸಾರ್ವಜನಿಕರ ಆಕ್ರೋಶ







●ಚೇತನ್ ನರಸಿಂಹ ವಿ

ಮೈಸೂರು, ಜೂ.27– ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಜ್ಯೋತಿ ಯೋಜನೆಗೆ ಪರ–ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ಶುರುವಾಗಿದೆ. ಈಗ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಈಗಾಗಲೇ ಗೃಹಜ್ಯೋತಿ ಯೋಜನೆಗೆ ಎಲ್ಲೆಡೆ ಅರ್ಜಿ ಸಲ್ಲಿಸಲಾಗುತ್ತಿದ್ದು, ಶೀಘ್ರದಲ್ಲೇ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳಿಗೂ ಅರ್ಜಿ ಸ್ವೀಕರಿಸುವ ಸಾಧ್ಯತೆಯಿದೆ. ಏತನ್ಮಧ್ಯೆ ಸರ್ಕಾರದ ಯೋಜನೆಗಳನ್ನೇ ಬಂಡವಾಳ ಮಾಡಿಕೊಂಡ ಕೆಲ ಸೈಬರ್ ಸೆಂಟರ್‌ನವರು ಅರ್ಜಿ ಸಲ್ಲಿಕೆಗೆ 100 ರಿಂದ 150 ರೂ. ಪೀಕುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾದ್ಯಂತ ಹಲವು ಕಡೆಗಳಲ್ಲಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ತಂಡೋಪತಂಡವಾಗಿ ಜನರು ಸೈಬರ್ ಕೇಂದ್ರಗಳಿಗೆ ದಾಂಗುಡಿ ಇಡುತ್ತಿದ್ದು, ಇದನ್ನೇ ದುರುಪಯೋಗಪಡಿಸಿಕೊಂಡ ಸೈಬರ್‌ಸೆಂಟರ್‌ನವರು, ಜನರಿಂದ ಹಣ ವಸೂಲಿಗೆ ಇಳಿದಿದ್ದಾರೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ದಂಧೆಯಂತೆ ನಡೆಯುತ್ತಿದ್ದರೂ, ಇದುವರೆಗೂ ಇದಕ್ಕೆ ಕಡಿವಾಣ ಇಲ್ಲದಂತಾಗಿದೆ.

ಆಧಾರ್ ಕಾರ್ಡ್, ಪಾನ್‌ಕಾರ್ಡ್, ಪಡಿತರ ಚೀಟಿ, ವಿದ್ಯುತ್ ಬಿಲ್ ಸೇರಿದಂತೆ ನಾನಾ ದಾಖಲೆಗಳನ್ನು ಹಿಡಿದು ಸೈಬರ್ ಸೆಂಟರ್‌ಗಳ ಬಳಿ ನಿಂತಿರುವ ಜನರಿಗೆ ಹಲವಾರು ತೊಂದರೆಗಳು ಎದುರಾಗುತ್ತಿವೆ. ಸರ್ವರ್ ಸಮಸ್ಯೆ ಸಾಮಾನ್ಯವಾಗಿದ್ದು, ಕೆಲಸ ಕಾರ್ಯ ಬಿಟ್ಟು ಜನರು ಗಂಟೆಗಟ್ಟಲೇ ಕಾದು ಕುಳಿತುಕೊಳ್ಳುವಂತಾಗಿದೆ ಎಂದು 'ಮೈಸೂರು ಮಿತ್ರ'ನೊಂದಿಗೆ ಬೇಸರ ವ್ಯಕ್ತಪಡಿಸಿದರು.

ಉಚಿತ ಅರ್ಜಿ ಸಲ್ಲಿಸಲು ಹೀಗೆ ಮಾಡಿ

ಅರ್ಜಿ ಸಲ್ಲಿಕಾ ಕೇಂದ್ರಗಳಲ್ಲಿ ತುಂಬಾ ರಶ್ ಕಂಡುಬಂದಲ್ಲಿ ಗಂಟೆಗಟ್ಟಲೇ ಕಾಯದೇ, ನಿಮ್ಮ ಮೊಬೈಲ್, ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳಲ್ಲಿ https://sevasindhugs.karnataka.gov.in/ ಪೇಜ್‌ಗೆ ಲಾಗಿನ್ ಮಾಡಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಅಡೆತಡೆಯಾದಲ್ಲಿ ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಆಧಾರ್ ನೋಂದಣಿಯಾದ ಮೊಬೈಲ್ ಸಂಖ್ಯೆಯೊಂದಿಗೆ ಹತ್ತಿರದ ವಿದ್ಯುತ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ನೀವು ಹಣ ಕೊಡುವ ಅಗತ್ಯವಿಲ್ಲ.

ಟೋಕನ್ ತಲೆಬಿಸಿ, ವಸೂಲಿಗೆ ದಾರಿ: ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಕೇಂದ್ರಗಳಲ್ಲಿ ಈ ಮೊದಲು ಅರ್ಜಿ ಸಲ್ಲಿಕೆಗೆ ಉಚಿತ ಅವಕಾಶ ನೀಡಲಾಗಿತ್ತು. ಆದರೆ ಕೆಲವು ದಿನಗಳ ಬಳಿಕ ನಿಗದಿತ ಶುಲ್ಕ 20 ರೂ. ಪಡೆಯಲು ಸರ್ಕಾರ ಸೂಚಿಸಿತ್ತು. ಆ ನಿರ್ದೇಶಾನುಸಾರ ಆಯಾ ಕೇಂದ್ರಗಳು ನಿಗದಿತ ಶುಲ್ಕ ಪಡೆಯುತ್ತಿವೆ. ಇನ್ನು ಕೆಲವು ಸೆಂಟರ್‌ಗಳಲ್ಲಿ 50 ರಿಂದ 70 ರೂಪಾಯಿಗಳನ್ನು ಪಡೆದು ಸ್ವೀಕೃತಿ ಪತ್ರ ನೀಡದೇ ಅರ್ಜಿ ಸಲ್ಲಿಸಲಾಗುತ್ತಿದೆ. ಇದರ ನಡುವೆ ಮುಖ್ಯವಾಗಿ ಟೋಕನ್ ಸಮಸ್ಯೆಯಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೈಬರ್ ಸೆಂಟರ್‌ಗಳತ್ತ ಮುಖ ಮಾಡಿದ್ದಾರೆ. ಇಲ್ಲಿ ಆಗುತ್ತಿರುವ ಸರ್ವರ್ ಸಮಸ್ಯೆ ನಡುವೆಯೂ ಕಾದು ಕೆಲಸ ಮುಗಿಸಿಕೊಂಡು ಹೋಗುತ್ತಿದ್ದಾರೆ. ಹಾಗಾಗಿ ಸೈಬರ್ ಸೆಂಟರ್‌ಗಳು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪಗಳು ಸಾಕಷ್ಟು ಕೇಳಿ ಬರುತ್ತಿವೆ.

ಅಧಿಕಾರಿಗಳ ವಿರುದ್ಧ ಆಕ್ರೋಶ: ಸರ್ವರ್ ಸಮಸ್ಯೆಯಿಂದ ಕೆಲವು ಕಾಯದೆ ಹಣ, ದಾಖಲೆ ನೀಡಿ ಸರ್ವರ್ ಕಾರ್ಯ ನಿರ್ವಹಿಸುವ ವೇಳೆ ಸೈಬರ್ ಸೆಂಟರ್‌ನವರೇ ಅರ್ಜಿ ನಮೂನೆ ಭರ್ತಿ ಮಾಡಿ ಸಂಬಂಧಪಟ್ಟವರಿಗೆ ಕರೆ ಮಾಡಿ ಒಟಿಪಿ ಪಡೆದು ಪೂರ್ಣಗೊಳಿಸುತ್ತಿದ್ದಾರೆ. ಇನ್ನು ಕೆಲವರು ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆ ಜತೆಗೆ ಆಧಾರ್–ಪಾನ್ ಲಿಂಕ್ ಮಾಡಲು ಬರುವುದರಿಂದ ಸಾಕಷ್ಟು ವಿಳಂಬವಾಗಿದೆ. ಒಟ್ಟಿನಲ್ಲಿ ಸೈಬರ್ ಸೆಂಟರ್ ಬಳಿಯೇ ಜನಜಂಗುಳಿ ಏರ್ಪಟ್ಟಿದೆ ಅಧಿಕಾರಿಗಳು ಜನರ ಸಮಸ್ಯೆ ಪರಿಗಣಿಸದೇ ಇರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಅರ್ಜಿ ಸಲ್ಲಿಕೆಗೆ ಪ್ಯಾಕೇಜ್: ಸರ್ವರ್ ಸಮಸ್ಯೆಯಿಂದ ಅರ್ಜಿಗಳನ್ನು ಸಲ್ಲಿಸಲು ಹಲವು ಅಡೆತಡೆಗಳು ಮತ್ತು ವಿಳಂಬಗಳಿವೆ. ಈ ನಿಟ್ಟಿನಲ್ಲಿ ಕೆಲವು ಸೈಬರ್ ಕೇಂದ್ರಗಳು ನಾನಾ ಯೋಜನೆಗಳಿಗೆ ಅರ್ಜಿ ಸಲ್ಲಿಸುತ್ತಿವೆ. ಇನ್ನೂ ಜಾರಿಯಾಗದ ಯುವನಿಧಿ, ಗೃಹಲಕ್ಷ್ಮಿ ಯೋಜನೆಗಳಿಗೆ, ನಗರದ ವಿವಿಧೆಡೆ ದಾಖಲೆ ಮತ್ತು ಹಣ ನೀಡಿ ಎಂದು ಇಂತಿಷ್ಟು ಹಣ ನಿಗದಿಪಡಿಸಿರುವುದೂ ಕಂಡುಬಂದಿದೆ.

ದುಪ್ಪಟ್ಟು ವಸೂಲಿಗೆ ಬ್ರೇಕ್ ಹಾಕಿ: ಅರ್ಜಿ ಸಲ್ಲಿಕೆಗೆ ಸರಕಾರ ಕೊನೆ ದಿನಾಂಕ ನಿಗದಿಪಡಿಸಿಲ್ಲ. ಆದರೂ ಜನರು ಆತುರ ಪಡುವ ಅರ್ಜಿ ಸಲ್ಲಿಸುತ್ತಿದ್ದಾರೆ. ಅದರಲ್ಲೂ ಅನೇಕರು ಸೈಬರ್ ಸೆಂಟರ್‌ಗಳಿಗೆ ತೆರಳಿ ಊಹಾಪೋಹ ಮಾತುಗಳಿಗೆ ಒಳಗಾಗಿ ಹಣ ನೀಡಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕೂಡಲೇ ಜನರಿಗೆ ಸೂಕ್ತ ಮಾಹಿತಿ, ನಿರ್ದೇಶನ ಸಂಬಂಧಪಟ್ಟ ಅಧಿಕಾರಿಗಳು ನೀಡಿದರೆ ಅನುಕೂಲವಾಗಲಿದೆ.

ಒಟ್ಟಾರೆ ಸೈಬರ್ ಸೆಂಟರ್‌ಗಳ ಹತ್ತಿರ ಜನಸಂದಣಿ ಹೆಚ್ಚಾಗಿದೆ. ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ಜನರಿಗೆ ಆಗುತ್ತಿರುವ ತೊಂದರೆಗಳನ್ನು ಬಗೆಹರಿಸುವ ಜತೆಗೆ ಕೂಡಲೇ ಸೈಬರ್ ಸೆಂಟರ್‌ಗಳಿಗೆ ಭೇಟಿ ನೀಡಿ ಜನರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕಿದೆ.

60 ಲಕ್ಷ ದಾಟಿದ 'ಗೃಹಜ್ಯೋತಿ' ಅರ್ಜಿಗಳ ಸಂಖ್ಯೆ

ರಾಜ್ಯದ 6 ವಿದ್ಯುತ್ ಪ್ರಸರಣ ನಿಗಮಗಳಿಂದ ಗೃಹಜ್ಯೋತಿ ಯೋಜನೆಯಡಿ (ಜೂ.26 ವರೆಗೆ ಮಾತ್ರ) ಬರೋಬ್ಬರಿ 60 ಲಕ್ಷದ 95 ಸಾವಿರದ 631 ಅರ್ಜಿಗಳು ಸಲ್ಲಿಕೆಯಾಗಿವೆ.

ಎಸ್ಕಾಂ	ಒಟ್ಟು ಅರ್ಜಿಗಳು (ಜೂ.26ರವರೆಗೆ)
ಬೆಸ್ಕಾಂ	24,64,864
ಸೆಸ್ಕಾಂ	9,56,397
ಜೆಸ್ಕಾಂ	65,2139
ಹೆಸ್ಕಾಂ	12,77,022
(HRECS)	28,839
ಮೆಸ್ಕಾಂ	71,6395

ಪದೇಪದೆ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಜನರು ದಿನವಿಡೀ ಸೈಬರ್ ಸೆಂಟರ್‌ಗಳ ಮುಂದೆ ಕಾಯುವಂತಾಗಿದೆ. ಅಲ್ಲದೇ ಕೆಲ ಸೈಬರ್ ಸೆಂಟರ್‌ಗಳು 100 ರಿಂದ 200 ರೂಪಾಯಿ ವಸೂಲಿ ಮಾಡಿದ್ದನ್ನು ನೋಡಿದ್ದೇನೆ. ಇದರ ಜೊತೆಗೆ ಇನ್ನೂ ಅನುಷ್ಠಾನಗೊಳ್ಳದ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳಿಗೂ ತಲಾ 100 ರೂ. ಪಡೆದು ಅರ್ಜಿ ನೀಡುತ್ತಿದ್ದಾರೆ. ಅವಧಿಗೂ ಮುನ್ನ ಅರ್ಜಿ ಸಲ್ಲಿಕೆ ಹೇಗೆ ಸಾಧ್ಯ? ಇವರು ವಸೂಲಿ ದಂಧೆಗೆ ಇಳಿದಿದ್ದಾರೆ.

-ಮರಿಯಪ್ಪ, ಹಿರಿಯ ನಾಗರಿಕರು

ಜನರು ತಮ್ಮ ಮೊಬೈಲ್‌ನಲ್ಲೇ ಅರ್ಜಿಗಳನ್ನು ಹಾಕುವುದು ಒಳ್ಳೆಯದು. ಇದರಿಂದ ಹಣ, ಸಮಯ ಎರಡೂ ಉಳಿತಾಯವಾಗುತ್ತದೆ. ಮೊಬೈಲ್‌ನಲ್ಲಿ ಅರ್ಜಿ ಸ್ವೀಕೃತವಾಗದಿದ್ದರೇ ಹತ್ತಿರದ ಸರ್ಕಾರಿ ಕಚೇರಿಗಳಲ್ಲಿ ಅರ್ಜಿ ಹಾಕಬೇಕು. ಆದರೆ ಸೈಬರ್ ಸೆಂಟರ್‌ಗಳಿಗೆ ತೆರಳಬಾರದು. ಸೈಬರ್ ಕೇಂದ್ರಗಳ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ಇಡಬೇಕು, ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜನಸಾಮಾನ್ಯರ ಬಳಿ ಹಣ ಪೀಕುತ್ತಿರುವವರಿಗೆ ಬಿಸಿ ಮುಟ್ಟಿಸಬೇಕು.

-ನಂಜುಂಡಯ್ಯ, ಸ್ಥಳೀಯರು

ಕನ್ನಡ ಬೆಳವಣಿಗೆಗೆ ಡಾ. ರಾಜ್ ಕೊಡುಗೆ ಅಪಾರ



ಮೈಸೂರು, ಜೂ.27(ಜಿಎ)– ಮೈಸೂರಿನ ಮಹಾರಾಜ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ವತಿಯಿಂದ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ರಾಜ್ ಕುಮಾರ್ ಸ್ಮಾರಕ ಅಂತರ ಕಾಲೇಜು ಗೀತ ಗಾಯನ ಸ್ಪರ್ಧೆಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಾಲನೆ ನೀಡಿದರು.

ಈ ವೇಳೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊ. ಮೈಸೂರು ಕೃಷ್ಣಮೂರ್ತಿ ಮಾತನಾಡಿ, ಡಾ.ರಾಜ್‌ಕುಮಾರ್ ಅವರನ್ನು ವರ್ಣನೆ ಮಾಡುವುದು ಸಮುದ್ರ ವರ್ಣನೆ ಮಾಡಿದಂತೆ. ಅವರ ಗೀತೆಗಳು ಅನೇಕ ಗಾಯಕರಿಗೆ ಬದುಕು ನೀಡಿದೆ. ಅವರ ಚಿತ್ರಗಳನ್ನು ನೋಡಿದರೆ ಸಾಕು ಜೀವನದ ಸಾರಾಂಶ ತಿಳಿಯುತ್ತದೆ. ಅವರ ಬದುಕು ಕನ್ನಡಿಗರಿಗೆ ದೊಡ್ಡ ಸಂದೇಶವಾಗಿದೆ ಎಂದರು.

ಹಿಂದಿಯ ಖ್ಯಾತ ನಟ ಪೃಥ್ವಿರಾಜ್ ಕಪೂರ್ ಅವರು ಸಾಕ್ಷಾತ್ಕಾರ ಚಿತ್ರದಲ್ಲಿ ನಟಿಸುವಾಗ ರಾಜ್‌ಕುಮಾರ್ ಅವರ ಎದುರು ನಾನೇ ಕನ್ನಡ ಮಾತನಾಡುತ್ತೇನೆಂದು ಕನ್ನಡ ಮಾತನಾಡಿ ಚಿತ್ರವನ್ನು ಪೂರ್ಣಗೊಳಿಸಿದರು. ಹಾಗೇ ತಮಿಳಿನ ಖ್ಯಾತ ನಟ ಶಿವಾಜಿ ಗಣೇಶನ್ ಅವರು ರಾಜ್‌ಕುಮಾರ್ ಅವರೊಟ್ಟಿಗೆ ಚಿತ್ರ ಮಾಡಿದರೆ, ಕನ್ನಡ ಕಲಿತುಕೊಂಡು ಮಾಡುತ್ತೇನೆಂದು ಹೇಳಿದ್ದರು. ಇಂಥ ಅನೇಕ ಉದಾಹರಣೆಗಳು ಇವೆ. ಹೀಗೆ ರಾಜ್‌ಕುಮಾರ್ ಅವರು ಕನ್ನಡವನ್ನು ಬೆಳೆಸಿದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿ.ಶ್ರೀಧರ್, ಆಡಳಿತಾಧಿಕಾರಿ ಪ್ರೊ.ವಿ.ಷಣ್ಮುಗಂ ಮತ್ತು ಸಂಚಾಲಕ ಪ್ರೊ.ಸಿ.ಈ.ಲೋಕೇಶ್ ಉಪಸ್ಥಿತರಿದ್ದರು.

ನಾಳೆ ಅವಸ್ಥೆ ನಾಟಕ ಪ್ರದರ್ಶನ


ಮೈಸೂರು, ಜೂ.27(ಜಿಎ)–ಮೈಸೂರಿನ ಸಮತೆಂತೋ ರಂಗವೇದಿಕೆ ವತಿಯಿಂದ ಯು.ಆರ್.ಅನಂತಮೂರ್ತಿ ಅವರ ಕಾದಂಬರಿ ಆಧಾರಿತ ನಾಟಕ ಅವಸ್ಥೆ ಜೂ.29ರಂದು ಪ್ರದರ್ಶನವಾಗಲಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಹಿರಿಯ ರಂಗಕರ್ಮಿ ರಾಮೇಶ್ವರಿ ವರ್ಮ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ರಾಮಕೃಷ್ಣನಗರದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ಜೂ.29ರ ಸಂಜೆ 7ಗಂಟೆಗೆ ಅವಸ್ಥೆ ನಾಟಕ ಪ್ರದರ್ಶನಗೊಳ್ಳಲಿದೆ. ಇದು ಮೊದಲ ಪ್ರದರ್ಶನವಾಗಿದೆ. ರಂಗಾಯಣದ ಬಿ.ಎನ್.ಶಶಿಕಲಾ ರಂಗಾಯಣ ಅವರು ನಿರ್ದೇಶನ ಮತ್ತು ಸಹ ನಿರ್ದೇಶನ ಮತ್ತು ಬೆಳಕು



ಜೀವನ್‌ಕುಮಾರ್ ಬಿ.ಹೆಗ್ಗೋಡು ಮಾಡಿದ್ದು, ನಾಟಕಕ್ಕೆ ಪ್ರಕಾಶ್ ಬೆಳವಾಡಿ ಅವರು ರಂಗ ರೂಪ ನೀಡಿದ್ದಾರೆ. ಸುಬ್ರಮಣ್ಯ ಮೈಸೂರು ಸಂಗೀತ ನೀಡಿದ್ದಾರೆ. ಪ್ರವೇಶ ದರ 100 ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ನಿರ್ದೇಶಕಿ ಬಿ.ಎನ್.ಶಶಿಕಲಾ ರಂಗಾಯಣ, ಸಹನಿರ್ದೇಶನ ಜೀವನ್‌ಕುಮಾರ್ ಬಿ.ಹೆಗ್ಗೋಡು ಮತ್ತು ಹಿರಿಯ ರಂಗಕರ್ಮಿ ಇಂದಿರಾ ನಾಯರ್ ಉಪಸ್ಥಿತರಿದ್ದರು.

ಜಾನಪದ ವಿವಿಯಲ್ಲಿ ಅಕ್ರಮ ನೇಮಕಾತಿ: ತನಿಖೆಗೆ ಆಗ್ರಹ




ಮೈಸೂರು, ಜೂ.27(ಜಿಎ)– ಹಾವೇರಿ ಜಿಲ್ಲೆಯ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿದ್ದು, ಸೂಕ್ತ ತನಿಖೆ ಆಗಬೇಕೆಂದು ಭಾರತ ದರ್ಶಿತ್ವ ಟ್ರಸ್ಟ್ ಹಾಗೂ ಜಾನಪದ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಡಾ.ಎಂ.ಕನ್ನಿಕಾ ಆಗ್ರಹಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರಂದು ಅಭ್ಯರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಲಾಗಿದೆ. ಆದರೆ, ಯುಜಿಸಿ ಅನ್ವಯ ಯಾವುದೇ ಅಧಿಸೂಚನೆಯ ಅವಧಿ ಕೇವಲ 6 ತಿಂಗಳಾಗಿದ್ದು, ನಂತರ ವಜಾಗೊಳ್ಳುತ್ತದೆ. ಈ ನಿಯಮಕ್ಕೆ ವ್ಯತಿರಿಕ್ತವಾಗಿ ವಿಶ್ವವಿದ್ಯಾಲಯ ನಡೆದುಕೊಂಡಿದ್ದು, ನ್ಯಾಯಯುತ ನೇಮಕಾತಿಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಪ್ರಶ್ನೆ ಪತ್ರಿಕೆ ತಯಾರು, ಮುದ್ರಣ, ಮೌಲ್ಯಮಾಪನವೆಲ್ಲ ವಿಶ್ವವಿದ್ಯಾಲಯದಲ್ಲಿಯೇ ನಡೆದಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳಲ್ಲಿ ಅಲ್ಲಿನ ತಾತ್ಕಾಲಿಕ ಸಿಬ್ಬಂದಿಯೂ ಇದ್ದು, ಇಂಥವರು 56 ಜನರಿದ್ದಾರೆ. ಪರೀಕ್ಷೆಗಳಲ್ಲಿ ಗೌಪ್ಯತೆಯ ಯಾವುದೇ ಮಾನದಂಡ ಅನುಸರಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅವ್ಯವಹಾರವೂ ನಡೆದಿದೆ ಎಂದು ಆರೋಪಿಸಿದರು.

ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ವೇಳೆ ನೇಮಕಾತಿಗೆ ಪರೀಕ್ಷೆ ನಡೆಸಿದ್ದು, ಚುನಾವಣೆ ಫಲಿತಾಂಶದ ದಿನವೂ ನಡೆದಿದೆ. ನೀತಿ ಸಂಹಿತೆ ಉಲ್ಲಂಘನೆಗೊಳಿಸಿದ ಕ್ರಮ ವಿದು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಡಾ.ಮಂಜುಳಾ, ಡಾ.ರಂಗನಾಥ್, ಡಾ.ಛಾಯಾ, ಧನಪಾಲ್ ಇದ್ದರು.

ಡಿಜಿಟಲ್ ಲೈಬ್ರರಿಯಲ್ಲಿ ಮೈಸೂರಿಗೆ ರಾಜ್ಯದಲ್ಲಿ ಎರಡನೇ ಸ್ಥಾನ



ಆಧುನಿಕ ಮನೋರಂಜನೆಯ ಭರಾಟೆ ಮೆಟ್ಟಿ ನಿಂತ ಪುಸ್ತಕಗಳು

ಮೈಸೂರು, ಜೂ.27(ಬಿಎಲ್‌ಯು)– ಮೊಬೈಲ್ ಬಳಕೆ, ಸಿನಿಮಾ ಸೇರಿದಂತೆ ಆಧುನಿಕ ಮನೋರಂಜನೆಯ ಭರಾಟೆಯಲ್ಲಿ ಪುಸ್ತಕ ಓದುವವರ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬುದು ಕೆಲವರ ಅಪವಾದ. ಆದರೆ ಪುಸ್ತಕ ಓದುವವರ ಸಂಖ್ಯೆ ಎಂದೂ ಕಡಿಮೆ ಆಗಿಲ್ಲ. ಗ್ರಂಥಾಲಯಕ್ಕೆ ಭೇಟಿ ನೀಡಿ, ಪುಸ್ತಕ ಓದುವವರ ಜೊತೆಗೆ ಡಿಜಿಟಲ್ ಲೈಬ್ರರಿಯಲ್ಲಿ ಮೈಸೂರಿನ ಲಕ್ಷಾಂತರ ಜನರು ಪುಸ್ತಕ ಓದುತ್ತಿರುವುದು ಇದಕ್ಕೆ ಸ್ಪಷ್ಟ ನಿದರ್ಶನ. ಈ ಮೂಲಕ ಡಿಜಿಟಲ್ ಲೈಬ್ರರಿ ಓದುಗರ ಸಂಖ್ಯೆಯಲ್ಲಿ ಇಡೀ ಕರ್ನಾಟಕದಲ್ಲಿ ಮೈಸೂರು ಎರಡನೇ ಸ್ಥಾನ ಪಡೆದಿದೆ. ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಸಿಲಿಕಾನ್ ಸಿಟಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ.

ವಿದೇಶಗಳಂತೆ ಭಾರತದಲ್ಲೂ ಕೂಡ ಗ್ರಂಥಾಲಯಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ಡಿಜಿಟಲ್ ಲೈಬ್ರರಿಯ ಹೊಸತನವನ್ನು



ಸರ್ಕಾರ ಪರಿಚಯಿಸಿದೆ. ಈ ಮೊದಲು ಪುಸ್ತಕಗಳನ್ನು ಖರೀದಿಸಿಯೆ ಓದಬೇಕಿತ್ತು. ಆದರೆ ಈಗ ಕಂಪ್ಯೂಟರ್, ಮೊಬೈಲ್, ಲ್ಯಾಪ್‌ಟಾಪ್ ಇದ್ದರೆ ಸಾಕು. ನಿಮ್ಮ ಬೆರಳ ತುದಿಯಲ್ಲೇ ಲಕ್ಷಾಂತರ ಪುಸ್ತಕಗಳು ಹಾದು ಹೋಗುತ್ತವೆ. ಅದರಲ್ಲಿ ನಿಮಗೆ ಯಾವ ಪುಸ್ತಕ ಬೇಕೋ ಅದನ್ನು ಆಯ್ಕೆ ಮಾಡಿಕೊಂಡು ಓದಬಹುದು.

ಡಿಜಿಟಲ್ ಲೈಬ್ರರಿಯಲ್ಲಿ 10,63, 044 ಪುಸ್ತಕಗಳು ದೊರೆಯುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವರು ರೆಫರ್ ಮಾಡಲು ಈ ಪುಸ್ತಕಗಳು ಬಹಳ ಅನುಕೂಲವಾಗುತ್ತದೆ. ಜೊತೆಗೆ ಜ್ಞಾನಾರ್ಜನೆಗೆ ಕೂಡ ಉತ್ತಮ ಅವಕಾಶವಾಗಿದೆ.

ಮೈಸೂರು ಜಿಲ್ಲೆಯಲ್ಲಿ 22,51,546 ಜನರು ಡಿಜಿಟಲ್ ಲೈಬ್ರರಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ಡಿಜಿಟಲ್ ಲೈಬ್ರರಿ ಪುಸ್ತಕ ಓದುವವರು ನೋಂದಣಿ ಮಾಡಿಸಿಕೊಂಡರೆ ಅವರಿಗೆ ಒಂದು ಪಾಸ್‌ವರ್ಡ್ ನೀಡಲಾಗುತ್ತದೆ. ಆ ಪಾಸ್‌ವರ್ಡ್ ಅನ್ನು ನಮೂದಿಸಿದರೆ ಸಾಕು ಡಿಜಿಟಲ್ ಲೈಬ್ರರಿ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಯಾವ ಪುಸ್ತಕ ಬೇಕೋ ಅದನ್ನು ಆಯ್ಕೆ ಮಾಡಿಕೊಳ್ಳಬಹುದು.

ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್ ಇಲ್ಲದವರು ಗ್ರಂಥಾಲಯಗಳಿಗೆ ಭೇಟಿ ನೀಡಿ ಅಲ್ಲಿರುವ ಕಂಪ್ಯೂಟರ್ ಮೂಲಕ ಡಿಜಿಟಲ್ ಲೈಬ್ರರಿಯಲ್ಲಿ ಪುಸ್ತಕ ಓದಬಹುದು. ಮೈಸೂರಿನ ಪೀಪಲ್ಸ್ ಪಾರ್ಕ್‌ನಲ್ಲಿರುವ ಕೇಂದ್ರ ಗ್ರಂಥಾಲಯ, ಕುವೆಂಪುನಗರ, ಜೆ.ಪಿ.ನಗರ ಹಾಗೂ ರಾಮಕೃಷ್ಣನಗರದ ಗ್ರಂಥಾಲಯದಲ್ಲಿ ಡಿಜಿಟಲ್ ಲೈಬ್ರರಿ ಇದೆ. ಯಾರಿಗೆ ಅವಶ್ಯಕತೆ ಇದೆಯೋ ಅವರು ಅಲ್ಲಿ ಹೋಗಿ ಉಚಿತವಾಗಿ ಓದಬಹುದು.

ಮೈಸೂರು ನಗರ ಮಾತ್ರವಲ್ಲದೆ ತಾಲೂಕು ಕೇಂದ್ರಗಳ ಗ್ರಂಥಾಲಯಗಳಲ್ಲಿ ಕೂಡ ಡಿಜಿಟಲ್ ಲೈಬ್ರರಿ ಸೌಲಭ್ಯ ನೀಡಲಾಗಿದೆ. ಇದರ ಜೊತೆಗೆ ಮೈಸೂರು ಜಿಲ್ಲೆಯಲ್ಲಿ 15,20,726 ಪುಸ್ತಕಗಳಿದ್ದು, ಗ್ರಂಥಾಲಯಗಳಿಗೆ ಹೋಗಿ ಯಾವ ಪುಸ್ತಕ ಬೇಕೋ ಅದನ್ನು ಪಡೆದು ಓದಬಹುದು.

ಈಗ ಪ್ರತಿಯೊಬ್ಬರ ಬಳಿ ಸ್ಮಾರ್ಟ್‌ಫೋನ್‌ಗಳಿವೆ ಇದರಿಂದ ಬಹುಷ್ಟು ಜನರು ಡಿಜಿಟಲ್ ಲೈಬ್ರರಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇಡೀ ಭಾರತ ದೇಶದಲ್ಲಿ ಕರ್ನಾಟಕ ಡಿಜಿಟಲ್ ಲೈಬ್ರರಿಯಲ್ಲಿ ಮೊದಲ ಸ್ಥಾನದಲ್ಲಿದೆ ಸುಮಾರು 3.5 ಕೋಟಿ ಜನರು ಡಿಜಿಟಲ್ ಲೈಬ್ರರಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡು ಪುಸ್ತಕ ಓದುತ್ತಿದ್ದಾರೆ.

ಒಟ್ಟಾರೆ ಪುಸ್ತಕ ಓದುವವರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ ಎಂದು ಮೈಸೂರು ಜಿಲ್ಲೆಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಜು.3ರಿಂದ ಸೆ.28ರವರೆಗೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರ 36ನೇ ಚಾತುರ್ಮಾಸ್ಯ ವ್ರತ

ಮೈಸೂರು, ಜೂ.27– ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಜು.3ರಿಂದ ಸೆ.28ರವರೆಗೆ ಮೈಸೂರಿನ ಶ್ರೀ ಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡು ತಮ್ಮ ಜಪ ಅನುಷ್ಠಾನಗಳೊಂದಿಗೆ ಸಮಸ್ತ ನಾಗರಿಕ ಭಕ್ತಜನತೆಯನ್ನು ಅನುಗ್ರಹಿಸಲಿದ್ದಾರೆ. ಚಾತುರ್ಮಾಸ್ಯ ವ್ರತದ ನಿಮಿತ್ತ ಜು.2ರಂದು ಸಂಜೆ 4.30ಕ್ಕೆ ಮೈಸೂರಿಗೆ ಆಗಮಿಸುತ್ತಿದ್ದು ಗಣ್ಯರ ಅಭೂತಪೂರ್ವ ಸ್ವಾಗತದೊಂದಿಗೆ ಮೆರವಣಿಗೆಯಲ್ಲಿ ಶ್ರೀಗಳನ್ನು ಸ್ವಾಗತಿಸಲಾಗುತ್ತದೆ.

ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ ವಹಿಸಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಕೆ.ಹರೀಶ್‌ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಫೈರ್ ಬ್ರಿಗೇಡ್ ವೃತ್ತ ದಿಂದ ಅಲಂಕೃತ ವಾಹನದಲ್ಲಿ ಶ್ರೀಗಳವರನ್ನು ಕರೆತರುವ ಈ ಮೆರವಣಿಗೆಯಲ್ಲಿ ಛತ್ರ ಚಾಮರಗಳೊಂದಿಗೆ ವೇದ ಮಂತ್ರಗಳ ಪಠಿಸುವ ಪಂಡಿತರು, ಭಜನಾ ತಂಡಗಳು, ಚಂಡೇವಾದನ, ಮಂಗಳ ವಾದ್ಯಗಳು, ವಿಜಯವಿಠ್ಠಲ ಶಾಲೆಯ ಮಕ್ಕಳ ಬ್ಯಾಂಡ್ ಕವಾಯಿತು, ಕಂಸಾಳೆ, ಡೊಳ್ಳು ಕುಣಿತ, ಪೂಜಾ ಕುಣಿತ, ವಿವಿಧ ವೇಷಗಳ ಕಲಾತಂಡಗಳ ಕಲಾಪ್ರಕಾರಗಳು ಭಾಗವಹಿಸಲಿವೆ.

ಜು. 3 ರಂದು ಶ್ರೀಗಳಿಂದ ಚಾತುರ್ಮಾಸ್ಯ ವ್ರತದ ಸಂಕಲ್ಪ. ಅಂದಿನಿಂದ ಶ್ರೀ ಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ಆರಂಭವಾಗಲಿದೆ. ಈ ಅವಧಿಯಲ್ಲಿ ನಗರದ ಧಾರ್ಮಿಕ ಕೇಂದ್ರಗಳಾದ ಶ್ರೀರಾಮಧಾಮ, ಶ್ರೀ ವಿಠ್ಠಲಧಾಮ, ಶ್ರೀ ವೆಂಕಟಾಚಲ ಧಾಮ, ಉತ್ತರಾದಿ ಮಠ, ಜಯಲಕ್ಷ್ಮಿಪುರಂ ರಾಯರ ಮಠ, ಟಿ.ಕೆ.ಲೇಔಟ್ ರಾಯರ ಮಠ ಈ ಸ್ಥಳಗಳಲ್ಲಿಯೂ ಶ್ರೀಗಳವರು ಚಾತುರ್ಮಾಸ್ಯದ ನಿಮಿತ್ತ ಸಂಸ್ಥಾನ ಪೂಜಾದಿಗಳನ್ನು ನೆರವೇರಿಸಲಿದ್ದಾರೆ. ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕೃಷ್ಣಧಾಮದಲ್ಲಿಯೇ ನಡೆಯುತ್ತವೆ. ಸಂಜೆ 5.30 ರಿಂದ ಭಜನೆ, ಪಂಡಿತರಿಂದ ಭಾಗವತ ಪ್ರವಚನ, ಶ್ರೀಗಳವರಿಂದ ರಾಮಾಯಣ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿನಿತ್ಯ ಭಾಗವತ ಪುರಾಣವನ್ನು ಕೇಳಿ ಅಂತಿಮವಾಗಿ ಭಾಗವತ ಹೋಮದೊಂದಿಗೆ ಸಮಾಪನಗೊಳಿಸಿ ಆ ಪುಣ್ಯ ಪ್ರಸಾದವನ್ನು ಭಕ್ತರಿಗೆ ಶ್ರೀಗಳವರ ಮುಖಾಂತರ ವಿತರಿಸಲಾಗುತ್ತದೆ.



ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು

ಶ್ರೀಗಳವರು ಚಾತುರ್ಮಾಸ್ಯ ವ್ರತದ ಅವಧಿಯಲ್ಲಿ ಸಾಧಕರನ್ನು ಸನ್ಮಾನಿಸುವ ಜೊತೆಗೆ ಸಮಾಜಮುಖಿಯಾದ ವಿವಿಧ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಈ ನಿಮಿತ್ತ ಆಸ್ಪತ್ರೆ, ಶಾಲೆ, ಕಾಲೇಜು, ಹಿಂದುಳಿದವರ ಕೇರಿ, ಕಾರಾಗೃಹ, ಧಾರ್ಮಿಕ ಸಂಘ ಸಂಸ್ಥೆಗಳು ಮುಂತಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಎಂ.ಕೃಷ್ಣದಾಸ ಪುರಾಣಿಕ್, ರವಿಶಾಸ್ತ್ರಿ, ಪಿ.ಜಯರಾಮ ಭಟ್, ಪುಟ್ಟಣ್ಣ ಭಟ್, ಸುಬ್ರಹ್ಮಣ್ಯ ತಂತ್ರಿ, ಮೋಹನ್ ಅವರನ್ನು ಸಂಪರ್ಕಿಸಬಹುದು.

ಶ್ರೀಗಳವರ ದಿನಚರಿ: ಬೆಳಗ್ಗೆ 4.30 ರಿಂದ 5 ಯೋಗ, ನಂತರ ವಿದ್ಯಾರ್ಥಿಗಳಿಗೆ ಪಾಠ, 7 ರಿಂದ 8 ಗಂಟೆಯವರೆಗೆ ಅನುಷ್ಠಾನ, ನಂತರ ಪಾದಪೂಜೆ, ಬೆಳಗ್ಗೆ 10.30 ರಿಂದ ಸಂಸ್ಥಾನಪೂಜೆ ನಂತರ ಭಿಕ್ಷೆ, ಭಕ್ತಾದಿಗಳ ತೀರ್ಥಪ್ರಸಾದ. ಊಟದ ನಂತರ 2 ಗಂಟೆಗೆ ಮಂತ್ರಾಕ್ಷತೆ, 2.30 ರಿಂದ ವಿದ್ಯಾರ್ಥಿಗಳಿಗೆ ಚಿಂತನೆ ಪಾಠ, 3.30 ರಿಂದ 4.15 ರವರೆಗೆ ಶ್ರೀಗಳವರ ಸಂದರ್ಶನ, ನಂತರ ವಿವಿಧ ಸ್ಥಳಗಳಿಗೆ ಭೇಟಿ, ಉಪನ್ಯಾಸಗಳು. ನಂತರ ಶ್ರೀ ಕೃಷ್ಣ ಧಾಮದಲ್ಲಿ 7 ಗಂಟೆಗೆ ರಾಮಾಯಣ ಪ್ರವಚನ, ಮತ್ತೆ ರಾತ್ರಿ ತೊಟ್ಟಿಲು ಪೂಜೆ ಮುಂತಾದ ಪೂಜಾಕಾರ್ಯಗಳು ನಡೆಯುತ್ತವೆ.

ಕತ್ತಲೆಯನ್ನೇ ಬೆಳಕು ಮಾಡಿಕೊಂಡ ಸಾಧಕಿ ಹೆಲನ್ ಕೆಲ್ಲರ್

ಮೈಸೂರು, ಜೂ. 27– ತನ್ನ ಅಂಧತ್ವ ಮತ್ತು ಕಿವುಡುತನವನ್ನೆಲ್ಲಾ ಮೀರಿ ನಿಂತು ತನ್ನ ಪಾಲಿಗಿದ್ದ ಕತ್ತಲೆಯನ್ನೇ ಬೆಳಕು ಮಾಡಿಕೊಂಡು ತಾನೂ ಬೆಳಗಿ ಜಗತ್ತನ್ನೇ ಬೆಳಗಿದ ವಿಸ್ಮಯದೋಪಾದಿಯ ವಿಶ್ವದ ಅದ್ಭುತ ಸಾಧಕಿ ಹೆಲನ್ ಕೆಲ್ಲರ್ ಎಂದು ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯಪಟ್ಟರು.



ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಸುಶೀಲಾ ಬಾಯಿ ನಾಗೇಶ್ ರಾವ್ ಟ್ರಸ್ಟ್‌ನ.ವನಿತಾ ಸದನ ಮತ್ತು ಹಿರಣ್ಮಯಿ ಪ್ರತಿಷ್ಠಾನ ಹಾಗೂ ಕಾವೇರಿ ಬಳಗ ಸಂಯುಕ್ತವಾಗಿ ವನಿತಾ ಸದನ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಹೆಲನ್ ಕೆಲ್ಲರ್ ಜನ್ಮದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು, ಹೆಲನ್ ಕೆಲ್ಲರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಹೆಲನ್ ಕೆಲ್ಲರ್ ಎಂದರೆ ಇಡೀ ಪ್ರಪಂಚವೇ ನಿಬ್ಬೆರಗಾಗುವಂತೆ ಮಹದದ್ಭುತ ಸಾಧನೆ ಮಾಡಿದ ಜಗತ್ತು ಕಂಡ ಮೊಟ್ಟ ಮೊದಲ ವಿಶೇಷ ಚೈತನ್ಯ ಶಕ್ತಿಯ ಸಾಧಕಿಯೆಂದರು. ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಖ್ಯಾತ ಸಂಖ್ಯಾಶಾಸ್ತ್ರಜ್ಞ ಎಸ್.ಜಿ.ಸೀತಾರಾಮ್ ಮಾತನಾಡಿ, ಜೊತೆ ಜೊತೆಗೆ ಹೆಲನ್ ಕೆಲ್ಲರ್ ಕುರಿತ ವಿಡಿಯೋ ತುಣುಕುಗಳು, ಫೋಟೋ ಸ್ಲೈಡ್‌ಗಳನ್ನು ತೋರಿಸುತ್ತಾ ವಿದ್ಯಾರ್ಥಿಗಳ ಗಮನವನ್ನು ಕೇಂದ್ರೀಕರಿಸಿಕೊಂಡು ಸವಿವರವಾಗಿ ತಿಳಿಸಿಕೊಟ್ಟರು.

ಸುಶೀಲಾಬಾಯಿ ನಾಗೇಶ್ ರಾವ್ ಟ್ರಸ್ಟ್‌ನ ಟ್ರಸ್ಟಿ ಶ್ರೀನಿವಾಸರಾವ್ ಅವರು ಪ್ರಸ್ತುತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಗಳಿಸಿರುವ ವಿದ್ಯಾರ್ಥಿಗಳಾದ ಎಂ.ಮಾನಸ, ಸೌಜನ್ಯ, ಜೈನಬಿ, ಉನ್ ಜಿಯಾ, ಚಂದನ, ಅಪೂರ್ವ ಹಾಗೂ ಪಿಂಯುಸಿಯ ಪ್ರಿಯಾಂಕ ಪ್ರಮೋದ್ ದೈವಜ್ಞ ಅವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ನಂತರ ಮಾತನಾಡಿದ ಅವರು, ಹೆಲನ್ ಕೆಲ್ಲರ್ ರೀತಿ ವಿದ್ಯಾರ್ಥಿಗಳಾದ ತಾವುಗಳೆಲ್ಲರೂ ಚೆನ್ನಾಗಿ ಕಲಿತು ಬುದ್ಧಿವಂತರಾಗಿ ಸಾಧಕರಾಗಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಹಾಗೆಯೇ ಇದೇ ವೇಳೆ ಹೆಲನ್ ಕೆಲ್ಲರ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಭಾಷಣ ಸ್ಪರ್ಧೆಯಲ್ಲಿ ತನುಶ್ರೀ (ಪ್ರ), ಪ್ರೇಮ (ದ್ವಿ),ಶ್ರೀನಿತ್ಯ(ತೃ), ಮತ್ತು ಗಾಯನ ಸ್ಪರ್ಧೆಯಲ್ಲಿ ತೇಜಸ್ವಿನಿ(ಪ್ರ), ಧನ್ಯ (ದ್ವಿ), ಮಹಾಲಕ್ಷ್ಮಿ (ತೃ) ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ದರ್ಶನ್ (ಪ್ರ), ಚಂದನ (ದ್ವಿ), ಭುವನೇಶ್ವರಿ (ತೃ), ಅವರುಗಳಿಗೆ ಮುಖ್ಯ ಶಿಕ್ಷಕಿ ಟಿ.ಶಿವಮ್ಮ ಅವರು ಬಹುಮಾನ ನೀಡಿ ಅಭಿನಂದಿಸಿದರು. ಸುಶೀಲಾ ಬಾಯಿ ನಾಗೇಶ್ ರಾವ್ ಟ್ರಸ್ಟ್‌ನ ಭಾರತಿ ಅಧ್ಯಕ್ಷತೆ ವಹಿಸಿದ್ದರು. ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು. ಮುಖ್ಯ ಅತಿಥಿಗಳಾಗಿ ಟ್ರಸ್ಟಿನ ಕಾರ್ಯದರ್ಶಿ ರೂಪಾರಾಣಿ, ಉಪ ಕಾರ್ಯದರ್ಶಿ ಶ್ಯಾಮಲಾ ಜಯರಾಂ, ಪದ್ಮಿನಿ, ಶ್ರೀಕಾಂತ್, ಕಾವೇರಿ ಬಳಗದ ಅಧ್ಯಕ್ಷೆ ಎನ್.ಕೆ ಕಾವೇರಿಯಮ್ಮ, ಶಿಕ್ಷಕರಾದ ಸುರೇಶ್, ರವಿಕುಮಾರ್, ತ್ರಿವೇಣಿ, ಲಾವಣ್ಯ, ಸುಧಾ, ಶ್ರೀದೇವಿ, ಸರಳ, ಅರುಂಧತಿ ಹಾಗೂ ಓರಿಗಾಮಿತಜ್ಞ ಹೆಚ್.ವಿ.ಮುರಳೀಧರ್, ಡಾ. ಜಮುನಾರಾಣಿ ಮಿರ್ಲೆ ಇನ್ನಿತರರಿದ್ದರು.

ಸಾಧನೆಗೆ ಆತ್ಮವಿಶ್ವಾಸ ಸಾಧನ

ಮೈಸೂರು, ಜೂ.27– ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ.ಬಿ.ಎಸ್.ದಿವ್ಯಾ ಅಭಿಪ್ರಾಯಿಸಿದರು. ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಜೀವನ ಕೌಶಲ್ಯ ತರಬೇತಿ ಸಮಿತಿ, ಯೂತ್ ರೆಡ್ ಕ್ರಾಸ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ (ಐಕ್ಯೂಎಸಿ)ದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ 'ಆತ್ಮ ವಿಶ್ವಾಸ ವೃದ್ಧಿಸಿಕೊಳ್ಳುವುದು ಹೇಗೆ?' ಕುರಿತು ಮಾತನಾಡಿದರು.

ಆತ್ಮಾವಲೋಕನ, ವೈಯಕ್ತಿಕ ಬೆಳವಣಿಗೆ, ಉತ್ತಮ ಅಭ್ಯಾಸಗಳಿಂದ ಆತ್ಮ ವಿಶ್ವಾಸ ವೃದ್ಧಿಸಿಕೊಳ್ಳಬಹುದು. ವೈಫಲ್ಯಗಳನ್ನು ಗುರುತಿಸಿ, ಅವುಗಳನ್ನು ಕಲಿಕೆಯ ಅನುಭವವಾಗಿ ಸ್ವೀಕರಿಸಬೇಕು. ವಾಸ್ತವಿಕ ಗುರಿಯೊಂದಿಗೆ ಮುನ್ನಡೆದು ಸಾಧನೆಯನ್ನು ಸಂಭ್ರಮಿಸಬೇಕು. ಸಕಾರಾತ್ಮಕ ಪ್ರಭಾವಗಳೊಂದಿಗೆ ಬದುಕನ್ನು ಎದುರಿಸಬೇಕು. ತಾಳ್ಮೆ ಮತ್ತು ಪರಿಶ್ರಮ ಧನಾತ್ಮಕ ಪರಿಣಾಮ ಬೀರುತ್ತವೆ. ಶಿಸ್ತು ಮತ್ತು ಆತ್ಮವಿಶ್ವಾಸ ನಿಮ್ಮನ್ನು ಗೆಲುವಿನತ್ತ ಕರೆದೊಯ್ಯುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ, ಅಧ್ಯಾಪಕ ಡಾ.ಶಿವಲಿಂಗಯ್ಯ, ಐಕ್ಯೂಎಸಿ ಸಂಚಾಲಕ ನಂದಕುಮಾರ್, ಜೀವನ ಕೌಶಲ್ಯ ತರಬೇತಿ ಸಂಚಾಲಕ ಡಾ.ಆರ್.ಟಿ.ರಾಧಿಕಾ, ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.



ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯನವರ ಜನ್ಮ ದಿನಾಚರಣೆ ಅಂಗವಾಗಿ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣಿ ಆಸ್ಪತ್ರೆಯ ಉದ್ಯಾನವನದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಯುವ ಬ್ರಿಗೇಡ್ ವತಿಯಿಂದ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಈ ವೇಳೆ ನಾಗೇಂದ್ರ, ರಾಜೇಂದ್ರ, ಕುಮಾರ್, ಯೋಗೇಶ್, ಪರಿಸರವಾದಿ ಭಾನುಮೋಹನ್, ಡಾ. ಯತೀಂದ್ರ ಯುವ ಬ್ರಿಗೇಡ್ ವರುಣ ಕ್ಷೇತ್ರದ ಅಧ್ಯಕ್ಷ ಶಿವಕುಮಾರ್, ನವೀನ್ ಇನ್ನಿತರರು ಹಾಜರಿದ್ದರು.



ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಶ್ರೀಯುತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಈ ವೇಳೆ ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಪ್ರಭಾರಿಗಳಾದ ಮೈ.ವಿ.ರವಿಶಂಕರ್, ಬಿಜೆಪಿ ಹಿರಿಯ ಮುಖಂಡರಾದ ಎಸ್. ಜಯಪ್ರಕಾಶ್ (ಜೆಪಿ), ಬಿ.ಪಿ.ಮಂಜುನಾಥ್, ಯಶಸ್ವಿನಿ ಸೋಮಶೇಖರ್, ವಾಣೀಶ್, ಸೋಮಸುಂದರ್, ಜೋಗಿ ಮಂಜು, ಡಾ.ರತ್ನ, ಶ್ರೀಮತಿ ಮಂಗಳ, ಹೇಮಾ ನಂದೀಶ್, ಡಿ. ಮಹೇಶನಾಯಕ, ಹನುಮಂತೇಗೌಡ, ಗೋಕುಲ್, ರಾಜ್‌ಕುಮಾರ್ ಹಾಜರಿದ್ದರು.

ಜನಪದ ಸಂಸ್ಕೃತಿಯು ಮಾನವೀಯ ವಿಚಾರಗಳ ಪ್ರತಿನಿಧಿ

ಕೆ.ಆರ್.ನಗರ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಮೈಸೂರು ಕೃಷ್ಣಮೂರ್ತಿ

ಮೈಸೂರು, ಜೂ.27–ಶರಣ ಸಂಸ್ಕೃತಿಯಂತೆ ನಿಸರ್ಗಪರ ಜನಪದ ಸಂಸ್ಕೃತಿಯೂ ಮಾನವೀಯ ವಿಚಾರಗಳ ಪ್ರತಿನಿಧಿಯಾಗಿದೆ ಎಂದು ಕೆ.ಆರ್. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ. ಮೈಸೂರು ಕೃಷ್ಣಮೂರ್ತಿ ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಶರಣ ಸಾಹಿತ್ಯ ಪರಿಷತ್ತು, ಶೇಷಾದ್ರಿಪುರಂ ಪದವಿ ಕಾಲೇಜು ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ 2023– 24ನೇ ಸಾಲಿನ ದತ್ತಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಜನಪದ ಸಾಹಿತ್ಯದಲ್ಲಿ ಮಲೆ ಮಹದೇಶ್ವರರ ಕುರಿತು ಮಾತನಾಡಿದರು.



ಇಂದಿನ ವೈಜ್ಞಾನಿಕ ಯುಗದಲ್ಲಿ ಸಾಂಸ್ಕೃತಿಕ ವಿಚಾರ ಹಿಂದೆ ಸರಿಯುತ್ತಿದೆ. ಭವಿಷ್ಯದ ಚಿಂತನೆ ಮತ್ತು ಮನುಷ್ಯತ್ವದ ಪಾಠಗಳು ಜನಪದ ಸಾಹಿತ್ಯದಲ್ಲಿ ನಮಗೆ ವಿಫುಲವಾಗಿ ಸಿಗುತ್ತವೆ ಎಂದು ಅವರು ಹೇಳಿದರು. ಮಲೆ ಮಹದೇಶ್ವರ ಮಹಾಕಾವ್ಯ ಮನುಷ್ಯತ್ವದ ಮತ್ತು ಸಮಾನತೆಯ ಆಶಯವನ್ನು ಸಾರುವ ಕಾವ್ಯವಾಗಿದೆ. ಈ ಕೃತಿ ಸ್ಥಾಪಿತ ಮೌಲ್ಯಗಳನ್ನು ವಿರೋಧಿಸಿ ನಿಜವಾದ ಮೌಲ್ಯಗಳನ್ನು ಸಾರಲು ಪ್ರಕಟಗೊಂಡದ್ದೇ ಈ ಮಹಾಕಾವ್ಯವಾಗಿದೆ. ಇವುಗಳನ್ನು ಆದರ್ಶವಾಗಿಟ್ಟುಕೊಂಡು ಸಮಾನತಾ ಭಾವದಿಂದ ಸಾಂಸ್ಕೃತಿಕ ಅಸ್ಮಿತೆಯನ್ನು ಉಳಿಸುವತ್ತ ಎಲ್ಲರೂ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಕೇವಲ ಪಠ್ಯದಿಂದ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯವಿಲ್ಲ. ಅದರೊಂದಿಗೆ ಇಂಥ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗುವುದರಿಂದ ಸಾಧ್ಯ. ಇದು ಸ್ಪರ್ಧಾತ್ಮಕ ಯುಗ, ಇಲ್ಲಿ ವಿದ್ಯೆಗೆ ಬಹಳ ಮಹತ್ವವಿರುವ ಯುಗ. ಆದ್ದರಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿತಾಗ ವಿದೇಶಗಳಲ್ಲೂ ಒಳ್ಳೆಯ ಉದ್ಯೋಗ ಪಡೆಯುವ ಅವಕಾಶವನ್ನು ಹೊಂದಬಹುದು ಎಂದು ಹೇಳಿದರು.

ಹಿರಿಯ ಜಾನಪದ ವಿದ್ವಾಂಸ ಡಾ.ಪಿ.ಕೆ. ರಾಜಶೇಖರ್ ಮಾತನಾಡಿ, ತಮ್ಮ ಕನ್ನಡ ಜನಪದ ಸಾಹಿತ್ಯದ ಮೇರು ಕೃತಿ ಮಲೆ ಮಹದೇಶ್ವರ ಮಹಾಕಾವ್ಯವು ರೂಪುಗೊಂಡ ಬಗೆಯನ್ನು ಕುರಿತು ತಿಳಿಸಿದರು.

ಮೈಸೂರು ವಿವಿ ಗಾಂಧಿ ಭವನ ನಿವೃತ್ತ ನಿರ್ದೇಶಕ ಹಾಗೂ ದತ್ತಿ ದಾನಿ ಡಾ.ಎಸ್. ಶಿವರಾಜಪ್ಪ, ಮಲೆ ಮಹದೇಶ್ವರ ಮಹಾಕಾವ್ಯದ ಹುಟ್ಟು ಮತ್ತು ಬೆಳವಣಿಗೆಯ ಕುರಿತು ಮಾತನಾಡಿದರು.

ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದೇವರಾಜು ಪಿ.ಚಿಕ್ಕಳ್ಳಿ ಮಾತನಾಡಿ, ಶರಣ ಚಿಂತನೆಯಂತೆ ಸಮಾಜ ನಿರ್ಮಾಣ ಮಾಡುವ ಕಾರ್ಯದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸೌಮ್ಯ ಈರಪ್ಪ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಸಿ.ಪಿ.ಲಾವಣ್ಯ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಂ. ಸೌಮ್ಯ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಎಂ. ಸಿದ್ದಪ್ಪ ನಿರೂಪಿಸಿದರು.

ಮೈಸೂರಿನಲ್ಲಿ ಕನ್ನಡ, ತೆಲುಗು ಮ್ಯಾರಥಾನ್ ಕವಿಗೋಷ್ಠಿ!



ಮೈಸೂರು, ಜೂ.27–ಮೈಸೂರಿನ ದಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಶ್ರೀ ಕಲಾವೇದಿಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊಯ್ಸಳ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಆಹ್ವಾನಿತ ಕವಿಗಳ ಅಂತರರಾಷ್ಟ್ರೀಯ ತೆಲುಗು– ಕನ್ನಡ ಕವಿಗೋಷ್ಠಿಯಲ್ಲಿ ಹೈದರಾಬಾದ್‌ನಿಂದ ಕವಯಿತ್ರಿ ಎಸ್.ವಿ.ಸತ್ಯ ಭಾಗವಹಿಸಿ, ಸನ್ಮಾನ ಸ್ವೀಕರಿಸಿದರು. ಇವರು ಇಂಟರ್‌ನ್ಯಾಷನಲ್ ವುಮೆನ್ ಎಂಟರ್‌ಪ್ರನ್ಯೂರ್ ಫಾರ್ ಎನಾರ್ಜಿಕ್ ಕಂಪನಿ, ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಕವಿಗೋಷ್ಠಿಯಲ್ಲಿ 60ಕ್ಕೂ ಹೆಚ್ಚು ಕನ್ನಡ ಮತ್ತು ತೆಲುಗು ಕವಿಗಳು ಭಾಗವಹಿಸಿ ತಮ್ಮ ಕವನಗಳನ್ನು ಅರ್ಥಪೂರ್ಣವಾಗಿ ವಾಚಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ತೆಲುಗು ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರಾದ ಡಾ. ಕತ್ತಿಮಂಡ ಪ್ರತಾಪ್, ಕಾರ್ಯಕ್ರಮದ ಆಯೋಜಕರಾದ ಶ್ರೀಮತಿ ಪ್ರಭಾ ಶಾಸ್ತ್ರಿ, ಸರ್ವೋತ್ತಮ ನಾಯ್ಡು ಹಾಗೂ ಕನ್ನಡದ ಕವಿ ಜಯಪ್ಪ ಹೊನ್ನಾಳಿ ಹಾಜರಿದ್ದರು.

ಮೊಬೈಲ್ ಗೀಳು ಯುವಜನತೆಗೆ ಮಾರಕ

ಜೈನ್ ಮಿಲನ್ ಕಾರ್ಯಕ್ರಮದಲ್ಲಿ ಉದ್ಯಮಿ ಡಾ. ಶ್ವೇತಾ ಮಡಪ್ಪಾಡಿ ಅಭಿಪ್ರಾಯ

ಮೈಸೂರು, ಜೂ. 27–ಮೊಬೈಲ್ ಬಳಕೆ ಅತಿಯಾಗುತ್ತಿರುವ ಈ ಕಾಲಘಟ್ಟದಲ್ಲಿ ಮಕ್ಕಳ ಓದು, ಕ್ರಿಯಾತ್ಮಕತೆಗಳು ವಿನಾಶ ಹೊಂದುತ್ತಿವೆ. ಮೊಬೈಲ್‌ಎಂಬ ಮಾಯಾವಿ ಮನುಷ್ಯ ರಾಕ್ಷಸನಾಗುವುದಕ್ಕೆ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ. ಮೊಬೈಲ್‌ನಲ್ಲಿ ಹೂತುಹೋದ ಯುವ ಮನಸ್ಸುಗಳನ್ನು ಸಾಹಿತ್ಯದ ಓದಿನಂಥ ಕ್ರಿಯಾತ್ಮಕ ಕೆಲಸಗಳತ್ತ ಮುಖಮಾಡಿಸಬೇಕಾಗಿದೆ ಎಂದು ಡಾ. ಶ್ವೇತಾ ಮಡಪ್ಪಾಡಿ ಅಭಿಪ್ರಾಯಪಟ್ಟರು.

ಮೈಸೂರಿನ ವಿಜಯನಗರದ ಖಾಸಗೀ ಹೋಟೆಲಿನಲ್ಲಿ ಭಾರತೀಯ ಜೈನ್ ಮಿಲನ್ ವಲಯ 8, ಮೈತ್ರಿ ಜೈನ್ ಮಿಲನ್ ಮೈಸೂರು ಶಾಖೆಯು ಆಯೋಜಿಸಿದ ಮಾಸಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.



ಕನ್ನಡಕ್ಕೆ ಆದಿಕವಿ ಪಂಪನಿಂದ ಹಿಡಿದು ಹಲವಾರು ಜೈನಕವಿಗಳು ತಮ್ಮ ಕೊಡುಗೆಗಳನ್ನು ನೀಡಿದ್ದಾರೆ. ರನ್ನನ ಆದಿಪುರಾಣ, ಅಜಿತತೀರ್ಥಂಕರ ಪುರಾಣ, ರಾಮಚಂದ್ರಚರಿತಪುರಾಣ, ಭರತೇಶ ವೈಭವ ಮೊದಲಾದವು ಕನ್ನಡದ ಶ್ರೇಷ್ಠ ಕಾವ್ಯಗಳಾಗಿವೆ. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಯುವಸಮುದಾಯಕ್ಕೆ ಪಂಪ ಯಾರು, ಜನ್ನನ ಕೃತಿ ಯಾವುದು ಎಂಬ ಪರಿವೆಯೂ ಇಲ್ಲ. ಆದಿಪುರಾಣ, ಯಶೋಧರ ಚರಿತೆಯಂಥ ಕೃತಿಗಳು ಜೈನಧರ್ಮದ ಭವಾವಳಿಗಳ ಕತೆಗಳನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುತ್ತವೆ. ಈ ಕಾವ್ಯಗಳ ಮೂಲಕ ಜೈನ ಧರ್ಮವು ಕನ್ನಡ ಸಂಸ್ಕೃತಿಯೊಂದಿಗೆ ಮಿಳಿತಗೊಂಡ ಬಗೆಯೇ ಬಹು ವಿಶಿಷ್ಟ. ಹೀಗಾಗಿ ಧರ್ಮವನ್ನು ಮೀರಿ ಕನ್ನಡದ ಮಕ್ಕಳಾದ ನಾವೆಲ್ಲ ಪಂಪ ರನ್ನರನ್ನು ಮುಂದಿನ ತಲೆಮಾರಿನವರೆಗೆ ಕೊಂಡೊಯ್ಯಬೇಕಾದ ಬಹುದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ.

ಮೊಬೈಲ್ ಬಳಕೆಗೆ ಬಂದಲ್ಲಿಂದ ಹೃದಯಾಘಾತಗಳು ಹೆಚ್ಚಾಗಿವೆ, ಕ್ಯಾನ್ಸರ್‌ನಂಥ ಖಾಯಿಲೆಗಳು ಹೆಚ್ಚಾಗಿವೆ. ಮಕ್ಕಳ ಮನಸ್ಸು ಸಂಕುಚಿತಗೊಳ್ಳುತ್ತಿದೆ. ಮಕ್ಕಳು ಕ್ರೌರ್ಯದತ್ತ ಮುಖಮಾಡುತ್ತಿದ್ದಾರೆ. ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿವೆ. ಅಕ್ರಮ ಸಂಬಂಧಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಇಡೀ ಸಮಾಜ ತನ್ನ ಸಾಮಾಜಿಕ ಸ್ವಾಸ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಶಾಲಾಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕಾಗಿದೆ. ಯುವಕರು ಪಬ್ಜಿಯಂಥ ಆಟಗಳನ್ನು ಆಡುವುದರಲ್ಲಿ ಕಳೆದುಹೋಗುತ್ತಿದ್ದಾರೆ ಎಂದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸುಪ್ರಜ್ಞಾ ಜೈನ್ ಹಾಗೂ ಕೌಶಿಕ್ ಜೈನ್ ಅವರನ್ನು ಅಭಿನಂದಿಸಲಾಯಿತು.

ಮೈತ್ರಿ ಜೈನ್ ಮಿಲನ್ ರಾಜ್ಯಾಧ್ಯಕ್ಷ ಯುವರಾಜ ಭಂಡಾರಿ, ಗೌರವಾಧ್ಯಕ್ಷೆ ಶೀಲಾ ಅನಂತರಾಜು, ಕಾರ್ಯದರ್ಶಿ ರತ್ನರಾಜು, ಮೈಸೂರು ವಿಭಾಗದ ಅಧ್ಯಕ್ಷರಾದ ಮಹಾವೀರ್ ಸುದರ್ಶನ್, ಕಾರ್ಯದರ್ಶಿ ಮಹಾವೀರ್ ಸುರಾಲ್ ಮೊದಲಾದವರು ಉಪಸ್ಥಿತರಿದ್ದರು.

ಅರ್ಜಿ ಆಹ್ವಾನ

ಮೈಸೂರು,ಜೂ.27– ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿ ನಿಲಯಗಳಿಗೆ ಮಾತ್ರ) 2023–24ನೇ ಸಾಲಿನ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಮತ್ತು ಹಿಂದುಳಿದ ವರ್ಗಗಳ ಮತ್ತು ಎಸ್.ಸಿ, ಎಸ್.ಟಿ, ಒಬಿಸಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, https://shp.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಜು.15 ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಅಥವಾ ದೂ.ಸಂ.0821–2422088 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ



ಮೈಸೂರು, ಜೂ. 27– ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್‌ನಿಂದ ನಡೆದ ಮಕ್ಕಳ ಬೇಸಿಗೆ ಅಥ್ಲೆಟಿಕ್ ಮೀಟ್ 2023 ರಲ್ಲಿ ಹರಿವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.

ಶಾಲಾ ವಿಭಾಗ: ದ್ಯುತಿ ಭಾರದ್ವಾಜ್– ಬಾಲ್ ಥ್ರೋ (ಪ್ರಥಮ), ರಜತ್ ರಾಜ್– ಸ್ಟ್ಯಾಂಡಿಂಗ್ ಬ್ರಾಡ್ ಜಂಪ್ (ಪ್ರಥಮ) ಯಶ್ ಗೌಡ, ಥ್ರೋಬಾಲ್ (ತೃತೀಯ), ಜಯಲಕ್ಷ್ಮಿ, ಎತ್ತರ ಜಿಗಿತ (ದ್ವಿತೀಯ), ಭಾವನಾ, ಎತ್ತರ ಜಿಗಿತ (ತೃತೀಯ).

ಕಾಲೇಜು ವಿಭಾಗ: ಸಾಹಿತ್ಯ, ಎತ್ತರ ಜಿಗಿತ (ಪ್ರಥಮ), ಭುವನ್, 100mts (ದ್ವಿತೀಯ), ಕಾಲೇಜು ರಿಲೇ ತಂಡ : 4x100 ಮೀ.– 2ನೇ ಸ್ಥಾನ (ಭುವನ್, ದರ್ಶನ್, ನಾಗೇಂದ್ರ ರಾಕೇಶ್ ಮತ್ತು ಸೃಜನ್)

ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವೀಧರರ ದಿನಾಚರಣೆ

ಮೈಸೂರು, ಜೂ.27–ನಗರದ ಮೈಸೂರು–ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವೀಧರರ ದಿನಾಚರಣೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ನಾಡಗೀತೆ ಹಾಡುವುದರೊಂದಿಗೆ ಆರಂಭಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಕೆ.ಮೂರ್ತಿ ಸ್ವಾಗತಿಸಿದರು.

ಮುಖ್ಯ ಅತಿಥಿಗಳಾಗಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಡಾ.ಟಿ.ಎನ್.ಶ್ರೀನಿವಾಸ ಹಾಗೂ ಗೌರವ ಅತಿಥಿಗಳಾಗಿ ಬೆಂಗಳೂರಿನ ಡಿ.ಎಕ್ಸ್.ಸಿ, ಟೆಕ್ನಾಲಜಿ–ಜೆಡಿ ಇಂಡಿಯಾ ಸಂಸ್ಥೆಯ ಡೆಲಿವರಿ ಮ್ಯಾನೇಜರ್ ನಟೇಶ್ ಪಾಲಹಳ್ಳಿ ಭಾಗವಹಿಸಿದ್ದರು.



ಸಮಾರಂಭದ ಅಧ್ಯಕ್ಷತೆಯನ್ನು ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಶಿವಶಂಕರ್ ವಹಿಸಿದ್ದರು. ನಂತರ ವಿವಿಧ ವಿಭಾಗಗಳಲ್ಲಿ ನಾಲ್ಕು ವರ್ಷಗಳ ಇಂಜಿನಿಯರಿಂಗ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ "ಪ್ರತಿಜ್ಞಾವಿಧಿ" ಬೋಧಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಇಂಜಿನಿಯರಿಂಗ್ ವಿಭಾಗಗಳಲ್ಲಿ ನಾಲ್ಕು ವರ್ಷಗಳ ಇಂಜಿನಿಯರಿಂಗ್ ಕೋರ್ಸ್ ಪೂರ್ಣಗೊಳಿಸಿದ 430 ವಿದ್ಯಾರ್ಥಿಗಳಿಗೆ ಡಾ.ಟಿ.ಎನ್.ಶ್ರೀನಿವಾಸ ಮತ್ತು ವೇದಿಕೆ ಮೇಲಿನ ಇತರೆ ಗಣ್ಯರು ಪ್ರಮಾಣ ಪತ್ರಗಳನ್ನು ವಿತರಿಸಿದರು. ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಲ್ಲಿ ವಿಷಯವಾರು ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ದಾನಿಗಳ ಸ್ಮರಣಾರ್ಥ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಡಾ.ಟಿ.ಎನ್.ಶ್ರೀನಿವಾಸ್ ಮಾತನಾಡಿ, ಪದವಿ ನಂತರ ವಿದ್ಯಾರ್ಥಿಗಳ ಜೀವನದ ಮತ್ತೊಂದು ಅಧ್ಯಾಯಕ್ಕೆ ಮುನ್ನುಡಿಯಿದ್ದಂತೆ, ಉತ್ತಮ ವ್ಯಕ್ತಿತ್ವ, ಮತ್ತು ಕೌಶಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದೊಂದಿಗೆ ಸುಂದರ ಬದುಕನ್ನು ರೂಪಿಸಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು. ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಕೌಶಲ್ಯವಿರುತ್ತದೆ ಆದರೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅರಿವಿರಬೇಕು, ಜೀವನದಲ್ಲಿ ಸೋಲು ಎಂಬುದನ್ನು ಅನುಭವ ಮತ್ತು ಗೆಲುವಿನ ಮೆಟ್ಟಿಲೆಂದು ತಿಳಿದು ಧೈರ್ಯದಿಂದ ಮುನ್ನಡೆದಾಗ ಯಶಸ್ಸನ್ನು ಕಾಣಬಹುದು ಎಂದರು.

ನಟೇಶ್ ಪಾಲಹಳ್ಳಿ ಮಾತನಾಡಿ, ಆಧುನಿಕ ತಾಂತ್ರಿಕತೆ ಅವಲಂಬಿತ ಜಗತ್ತಿನಲ್ಲಿ ವಿಫುಲ ಅವಕಾಶಗಳಿವೆ. ಆದರೆ ಅದಕ್ಕೆ ಅನುಗುಣವಾಗಿ ವ್ಯಕ್ತಿತ್ವ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಂಡರೆ ಮಾತ್ರ ಈ ಅವಕಾಶಗಳನ್ನು ಬಳಸಿಕೊಳ್ಳಬಹುದು ಎಂದರು.

ಎಟಿಎಂಇ ಆಡಳಿತ ಮಂಡಳಿ ಪದಾಧಿಕಾರಿಗಳಾದ ಡಾ.ಕೆ.ಚಿದಾನಂದಗೌಡ, ಹೆಚ್.ವೆಂಕಟೇಶ್, ಧೀರೇಂದ್ರಕುಮಾರ್ ಆರ್.ಮೆಹ್ರಾ, ಎಸ್.ಜೆ.ಸಿ.ಇ. ನಿವೃತ್ತ ಪ್ರಾಂಶುಪಾಲರಾದ ಡಾ.ಸೈಯ್ಯದ್ ಶಕೀಬ್, ರೆಹಮಾನ್, ಐಕ್ಯೂಎಸಿ ನಿರ್ದೇಶಕ ಡಾ. ಬಸವರಾಜ್.ಎಲ್. ವಿವಿಧ ವಿಭಾಗಗಳ ಡೀನ್‌ಗಳಾದ ಡಾ.ಎಂ.ಎಸ್.ಗೋವಿಂದೇಗೌಡ, ಡಾ.ಭಾಗ್ಯಶ್ರೀ.ಎಸ್.ಆರ್ ಸೇರಿದಂತೆ ಕಾರ್ಯಕ್ರಮದ ಪ್ರಧಾನ ಸಂಯೋಜಕ ಇಇಇ ವಿಭಾಗದ ಮುಖ್ಯಸ್ಥ ಡಾ.ಪಾರ್ಥಸಾರಥಿ.ಎಲ್, ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ಮತ್ತು ಆಡಳಿತ ವಿಭಾಗದ ಸಿಬ್ಬಂದಿ ವರ್ಗದವರು ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನರಸೀಪುರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಕೆಂಪೇಗೌಡರ ಸಾಧನೆ, ಕೊಡುಗೆ ಸ್ಮರಣೆ, ಪಟಾಕಿ ಸಿಡಿಸಿ ಸಿಹಿ ಹಂಚಿಕೆ





ತಿ.ನರಸೀಪುರ, ಜೂ.27– ಪಟ್ಟಣದಲ್ಲಿ ಮಂಗಳವಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣ ಮತ್ತು ಹೊರ ತಿರುಮಕೂಡಲಿನ ಸರ್ಕಲ್‌ನಲ್ಲಿ ಕೆಂಪೇಗೌಡರ ಜಯಂತಿಯನ್ನು ಪ್ರತ್ಯೇಕವಾಗಿ ಆಚರಿಸಲಾಯಿತು.

ನಾಡಪ್ರಭು ಕೆಂಪೇಗೌಡರು ತಮ್ಮ ಜೀವನದಲ್ಲಿ ಇತಿಹಾಸ ಸೃಷ್ಟಿಸಿದ ವೀರ ವ್ಯಕ್ತಿಯಾಗಿದ್ದು, ಜೀವನದಲ್ಲಿ ಯಾರಾದರೂ ಸಾಧನೆ ಮಾಡಬೇಕಾದರೆ ಇತಿಹಾಸದ ಅರಿವು ಅಗತ್ಯ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಮೈಮುಲ್ ನಿರ್ದೇಶಕ ಆರ್. ಚೆಲುವರಾಜು ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತಿಹಾಸ ಅರಿತವರಿಂದ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಕೆಂಪೇಗೌಡರು ಮುಂದಾಲೋಚನೆಯಿಂದ ಕಟ್ಟಿದ ನಗರ ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದೆ.ಕೆಂಪೇಗೌಡ ಬೆಂಗಳೂರು ಕಟ್ಟದಿದ್ದರೆ ಮತ್ತೊಂದು ಜಿಲ್ಲೆ ರಾಜ್ಯದ ರಾಜಧಾನಿಯಾಗುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಕೆಂಪೇಗೌಡರು ಜನಪರ ಆಡಳಿತ ನೀಡಿದರು. ಅವರು ನಂಬಿಕೆಯ ಭಕ್ತರಾಗಿದ್ದರು. ಒಂದು ಸಣ್ಣ ಸೈನ್ಯವನ್ನು ಇಟ್ಟುಕೊಂಡು ದೊಡ್ಡ ಸೈನ್ಯವನ್ನು ಸೋಲಿಸುವುದು ಸಾಧಾರಣ ಕೆಲಸವಲ್ಲ. ಯಾವುದೇ ಕಾರ್ಯಕ್ಕೆ ಮುಂದಾದರೂ ನಂಬಿಕೆ ಬಹಳ ಮುಖ್ಯ. ಆದ್ದರಿಂದ ಪ್ರತಿಯೊಬ್ಬರೂ ನಂಬಿಕೆಯಿಂದ ಮುನ್ನಡೆದರೆ ಯಶಸ್ಸು ಖಚಿತ ಎಂದು ಅವರು ಹೇಳಿದರು.

ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ವೈ.ಎಸ್. ರಾಮಸ್ವಾಮಿ ಮಾತನಾಡಿ, ರಾಜ್ಯಕ್ಕೆ ಕೆಂಪೇಗೌಡರ ಕೊಡುಗೆ ಅಪಾರವಾಗಿದ್ದು ಅಂತಹ ಮಹಾನ್ ಪುರುಷರ ಜಯಂತಿ ಕೇವಲ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ, ಅವರ ಜೀವನದ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದ್ದರು. ಈಗ ಈ ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ, ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದ್ದು, ಇದು ಕೆಂಪೇಗೌಡರು ನೀಡಿದ ಕೊಡುಗೆಯಾಗಿದೆ ಎಂದರು.

ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ ಹಾಗೂ ವ್ಯಾಪಾರ, ವಹಿವಾಟಿಗೆ ಪೇಟೆಗಳನ್ನು ನಿರ್ಮಾಣ ಮಾಡಿ, ಅತ್ಯಂತ ಯೋಜನಾ ಬದ್ಧವಾಗಿ ಬೃಹತ್ ಬೆಂಗಳೂರನ್ನು ನಿರ್ಮಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಸ್ವಾಮಿನಾಥ್ ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸಿ.ಜಿ.ಗೀತಾ.ಪಿಕಾರ್ಡ್ ಬ್ಯಾಂಕ್ ಮಾಜಿ ಹಾಗೂ ಮಹದೇಶ್ವರ ಬಸ್ ಮಾಲೀಕ ಕೆ. ಅಧ್ಯಕ್ಷ ವಜ್ರೇಗೌಡ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷ ಪಿ.ಪುಟ್ಟರಾಜು, ಸೇವಾಶ್ರಯ ಫೌಂಡೇಶನ್ ಅಧ್ಯಕ್ಷ ಮಣಿಕಂಠರಾಜು, ಪಾರುಪತ್ತೇದಾರ್ ದೀಪು, ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂದೇಶ್, ಶಿವಕುಮಾರ್, ಯತಿರಾಜ್, ರಘು, ವೈ.ಎಸ್.ಅಶೋಕ್, ಎಲ್.ಮಹದೇವಪ್ಪ, ಲಕ್ಷ್ಮಣ, ದೇವರಾಜು, ಮಹೇಶ್, ನಂದೀಶ್, ಮಣಿ, ಪಟೇಲ್ ಗುಂಡ, ಹರೀಶ, ಶಿರಸ್ತೇದಾರ್ ಚೆಲುವರಾಜು ಮತ್ತಿತರರು ಇದ್ದರು.

ಹೊಸತಿರುಮಕೂಡಲಿನ ವೃತ್ತ: ಪಟ್ಟಣ ಪುರಸಭೆ ವ್ಯಾಪ್ತಿಯ ಹೊಸ ತಿರುಮಕೂಡಲಿನ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಿರುಮಕೂಡಲು ವೃತ್ತದಲ್ಲಿ ಕೆಂಪೇಗೌಡರ ಫ್ಲೆಕ್ಸ್‌ಗೆ ಒಕ್ಕಲಿಗ ಸಮಾಜದ ಮುಖಂಡರು ಪೂಜೆ ಸಲ್ಲಿಸಿ, ಗೌರವ ಸಲ್ಲಿಸಿದರು.ಇದೇ ವೇಳೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಕೆಂಪೇಗೌಡ ಯುವಕರ ಬಳಗದ ಅಧ್ಯಕ್ಷ ಸಿ.ಸುನೀಲ್, ಒಕ್ಕಲಿಗರ ಸಂಘದ ಅಧ್ಯಕ್ಷ ಪಿ. ಸ್ವಾಮಿನಾಥ್‌ಗೌಡ. ಎಲ್. ಮಹದೇವಪ್ಪ, ತಿರುಮಕೂಡಲು ನಂದೀಶ, ಅಂಬರೀಶ್, ಸಾಗರ್, ರೋಹಿತ್, ಯಶ್ವಂತ್, ಸಂದೇಶ್, ನಾಗೇಶ್ ಗೌಡ, ಶ್ರೀನಿವಾಸ್, ಶಿವು, ಬೀಡನಹಳ್ಳಿ ಸತೀಶ್, ಚಂದ್ರೇಗೌಡ, ಮಹದೇವಸ್ವಾಮಿ, ಎಲ್ ರವಿ ಮತ್ತಿತರರಿದ್ದರು.

ರೈತರ ಬೆನ್ನೆಲುಬಾಗಿ ನಿಲ್ಲುವುದೇ ನನ್ನ ಗುರಿ

ರಾಜ್ಯ ರೈತ ಸಂಘದಿಂದ ಸನ್ಮಾನ ಸ್ವೀಕರಿಸಿದ ಹರೀಶ್‌ಗೌಡ



ಹುಣಸೂರು.ಜೂ.27– ರೈತರ ಪರ ಕೆಲಸ ಮಾಡುವುದು, ರೈತರಿಗೆ ಸವಲತ್ತು ಕೊಡಿಸುವುದು, ರೈತರ ಬೆನ್ನೆಲುಬಾಗಿ ನಿಲ್ಲುವುದೇ ನನ್ನ ಗುರಿ ಎಂದು ಶಾಸಕ ಹರೀಶ್ ಗೌಡ ತಿಳಿಸಿದ್ದಾರೆ.

ನಗರದ ಎಪಿಎಂಸಿ ಆವರಣದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಸನ್ಮಾನ ಮತ್ತು ಮನವಿ ಸ್ವೀಕರಿಸಿ ಮಾತನಾಡಿದ ಅವರು, ರೈತರು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ರೈತರು ತಾವು ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ಸಿಗುತ್ತಿಲ್ಲ. ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷನಾದ ಮೇಲೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ರೈತರಿಗೆ ಬ್ಯಾಂಕ್ ವತಿಯಿಂದ ರೈತರಿಗೆ 1600 ಕೋಟಿ ರೂ. ಬೆಳೆ ಸಾಲ ಕೊಡಿಸಿದ್ದೇನೆ ಎಂದರು.

ಹಿಂದೆ ಕೇವಲ 400 ಕೋಟಿ ರೂ. ಸಾಲ ಕೊಡಲಾಗುತ್ತಿತ್ತು. ಹುಣಸೂರು ತಾಲೂಕು ರೈತರಿಗೆ 100 ಕೋಟಿ ರೂ. ಶೂನ್ಯ ಬಡ್ಡಿ ದರದಲ್ಲಿ ವಿತರಿಸಲಾಗಿದೆ. ಈ ಹಿಂದೆ ಕೇವಲ 30 ಕೋಟಿ ರೂ. ವಿತರಿಸಲಾಗಿತ್ತು ಎಂದರು.

ಎಪಿಎಂಸಿಯಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ, ಡ್ರೈನೇಜ್ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ಬಂದಿದ್ದು, ಅದರ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಲೂಕಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ 110 ಟಿ.ಸಿಯನ್ನು ರೈತರಿಗೆ ವಿತರಿಸಲಾಗಿದೆ ಇನ್ನು 40 ಟಿ.ಸಿಯ ಬೇಡಿಕೆ ಇದ್ದು, ಶೀಘ್ರದಲ್ಲೇ ಕೊಡಿಸುವುದಾಗಿ ತಿಳಿಸಿದ ಅವರು, ತಾಲೂಕು ಕಚೇರಿಯಲ್ಲಿ ರೈತರಿಗೆ ಶೀಘ್ರದಲ್ಲೇ ಸಾಗುವಳಿ, ಪೋಡಿ, ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲೇ ಮಾಡಿ ಕೊಡಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳು ನಾಡ ಕಚೇರಿಯಲ್ಲಿಯೇ ಇದ್ದು ರೈತರ ಕೆಲಸವನ್ನು ಮಾಡಿಕೊಡಬೇಕೆಂದು ಸೂಚಿಸಿರುವುದಾಗಿ ತಿಳಿಸಿದ ಅವರು, ರೈತರು ಏನೇ ಸಮಸ್ಯೆ ಇದ್ದರು ನಮಗೆ ತಿಳಿಸಿ ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಕೆಲವು ಕಡೆ ಅತಿವೃಷ್ಟಿಯಾದರೆ ಕೆಲವು ಕಡೆ ಬರಗಾಲ ಎಂದು ಬೇಸರ ವ್ಯಕ್ತಪಡಿಸಿದರು.

ಹುಣಸೂರು, ಕೆ.ಆರ್. ನಗರ ತಾಲ್ಲೂಕಿನ ರೈತರ ಸಂಘದ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ರೈತ ಸಂಘದ ರಾಜ್ಯ ಮಹಿಳಾ ಅಧ್ಯಕ್ಷೆ ನಿಂಗಮ್ಮ ಮಾತನಾಡಿ, ಎಪಿಎಂಸಿಯಲ್ಲಿ ಕ್ಯಾಂಟೀನ್, ರೈತ ಭವನ, ನೀರಿನ ಘಟಕ, ಮಹಿಳೆಯರಿಗೆ ಶೌಚಾಲಯ ನಿರ್ಮಿಸಿ ಕೊಡಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಸುಭಾಶ್, ಜಿಲ್ಲಾ ಗೌರವಾಧ್ಯಕ್ಷ ಹೊಸೂರು ಕೃಷ್ಣ ಕುಮಾರ್, ರಾಜ್ಯ ಉಪಾಧ್ಯಕ್ಷ ರವಿ ಸಿದ್ದೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಸಿದ್ದಯ್ಯ, ಜಿಲ್ಲಾ ಅಧ್ಯಕ್ಷ ರೇವಣ್ಣ, ತಾಲ್ಲೂಕು ಅಧ್ಯಕ್ಷ ಶಶಿಧರ್, ಗೌರವಾಧ್ಯಕ್ಷ ನಂಜುಂಡೇಗೌಡ, ಮಂಜಣ್ಣ, ಚಂದ್ರೇಗೌಡ, ಸಿದ್ದಪ್ಪ, ಕುಮಾರ್ ರೇವಣ್ಣ, ಯೋಗಣ್ಣ, ನಾಗೇಶ್, ಪಾಪಣ್ಣ, ಸ್ವಾಮಣ್ಣ, ಕೃಷ್ಣ, ಮಂಗಳಮ್ಮ, ಮೀನಾ, ಉಮಾದೇವಿ, ಮಲ್ಲಿಕಾರ್ಜುನ, ಕುಚೇಲಪ್ಪ, ಸೋಮಣ್ಣ, ಮುತ್ತುರಾಯಣ್ಣ, ಪದಾಧಿಕಾರಿಗಳು ಹಾಗೂ ರೈತರು ಹಾಜರಿದ್ದರು.

ಅಲೆಮಾರಿ ಜನಾಂಗದ ಬಡಾವಣೆಯಲ್ಲಿ ಯತೀಂದ್ರ ಹುಟ್ಟುಹಬ್ಬ ಆಚರಣೆ




ತಿ.ನರಸೀಪುರ.ಜೂ.27 –ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆಲಸ್ತಿ ಕಟ್ಟೆಹುಂಡಿ ಗ್ರಾಮದ ಅಲೆಮಾರಿ ಜನಾಂಗದ ಬಡಾವಣೆಯಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ 34 ನೇ ವರ್ಷದ ಹುಟ್ಟುಹಬ್ಬವನ್ನು ಅನ್ನಸಂತರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಗ್ರಾಮದ ಅಲೆಮಾರಿ ಜನಾಂಗ(ಹಕ್ಕಿ ಪಿಕ್ಕಿ)ದ ನಿವಾಸಿಗಳು ಬಡಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು. ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಮಾಜಿ ಪುರಸಭಾ ಅಧ್ಯಕ್ಷ ಎನ್.ಸೋಮು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರರಾದ ಯತೀಂದ್ರರವರ ಹುಟ್ಟುಹಬ್ಬವನ್ನು ಅಲೆಮಾರಿ ಬಡಾವಣೆಯಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗಿದೆ. ಹಕ್ಕಿ ಪಿಕ್ಕಿ ಜನಾಂಗದವರು ಅಲೆಮಾರಿ ವರ್ಗಕ್ಕೆ ಸೇರಿದ್ದು, ಆ ಬಡಾವಣೆ ಮೂಲ ಭೂತ ಸೌಕರ್ಯದಿಂದ ವಂಚಿತವಾಗಿದೆ ಎಂದು ಯತೀಂದ್ರರವರ ಗಮನ ಸೆಳೆದು ಅವರನ್ನು ಬಡಾವಣೆಗೆ ಕರೆದೊಯ್ದು ಸೌಕರ್ಯ ಒದಗಿಸಿಕೊಡುವಂತೆ ಮನವಿ ಮಾಡಿದ್ದೆ. ಬಡಾವಣೆ ನಿವಾಸಿಗಳ ಭವಣೆಯನ್ನು ಪರಿಶೀಲಿಸಿದ್ದ ಯತೀಂದ್ರರವರು ವಿಶೇಷ ಕಾಳಜಿ ವಹಿಸಿ ಎಂಡಿ ದಯಾನಂದ್ ಅವರಿಗೆ ಕೂಡಲೇ ಕೆಲಸ ಮಾಡಿ ಕೊಡಬೇಕೆಂದು ನಿರ್ದೇಶನ ನೀಡಿ 25 ಲಕ್ಷರೂ.ಗಳ ಅನುದಾನ ಬಿಡುಗಡೆ ಮಾಡಿಸಿದ್ದರು. ಬಿಡುಗಡೆಯಾದ ಹಣದಲ್ಲಿ ಬಡಾವಣೆಗೆ ರಸ್ತೆ ಹಾಗೂ ಚರಂಡಿ ನಿರ್ಮಿಸಿಕೊಟ್ಟು ಅವರ ಕಷ್ಟಕ್ಕೆ ಸ್ಪಂದಿಸಿದ್ದರು. ಬಡವರ ಪರವಾದ ಕಾಳಜಿ ಹೊಂದಿರುವ ಯುವ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಹಿಂದುಳಿದ, ದಲಿತರ, ಬಡವರ ಪರವಾದ ಕಾಳಜಿ ಹೊಂದಿದ್ದು ಚಾಮುಂಡೇಶ್ವರಿ ಅವರಿಗೆ ಇನ್ನೂ ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು.

ತಾಲೂಕು ಕುರುಬರ ಸಂಘದ ನಿರ್ದೇಶಕ ಎಂ.ಕೆ.ಸಹದೇವ ಮಾತನಾಡಿ, ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಸರಳ ಸಜ್ಜನಿಕೆ ನೇರ ನಡೆ ನುಡಿಯಿಂದ ಎಲ್ಲರ ಮನ ಗೆದ್ದಿದ್ದು, ಗ್ರಾಮದ ಅತಿ ಹಿಂದುಳಿದ ಅಲೆಮಾರಿ ಜನಾಂಗದವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುವ ಮೂಲಕ ತಾವು ಬಡವರ ಪರವಾಗಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು. ವೆಂಕಟೇಶ್ವರ ಶಾಖಾಮಠದ ದೊರೆಸ್ವಾಮೀಜಿ, ತಾಪಂ ಮಾಜಿ ಸದಸ್ಯ ರಮೇಶ್, ಕ್ರೇಜಿ ಸುರೇಶ್, ಪುರಸಭಾ ಮಾಜಿ ಸದಸ್ಯ ಗಣೇಶ್ ಆಲಗೂಡು, ಪಿಎಸ್‌ಸಿಸಿಎಸ್ ಮಾಜಿ ಅಧ್ಯಕ್ಷ ಕಟ್ಟೆಹುಂಡಿ ಶಿವಣ್ಣ ಗೋವಿಂದು, ಶಂಕರು, ಕಿಶೋರ್ ಕುಮಾರ್ ಮತ್ತಿತರರಿದ್ದರು.

ಕೆಂಪೇಗೌಡರು ದಕ್ಷ, ಯಶಸ್ವಿ ಆಡಳಿತಗಾರ



ನಂಜನಗೂಡು, ಜೂ.27– ನಾಡಪ್ರಭು ಕೆಂಪೇಗೌಡರು ಒಬ್ಬ ದೂರದೃಷ್ಟಿಯುಳ್ಳ ದಕ್ಷ ಹಾಗೂ ಯಶಸ್ವಿ ಆಡಳಿತಗಾರರಾಗಿದ್ದರು ಎಂದು ಗ್ರೇಡ್ 2 ತಹಸಿಲ್ದಾರ್ ಬೈರಯ್ಯ ಬಣ್ಣಿಸಿದ್ದಾರೆ.

ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜೊತೆಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಕೆರೆಕಟ್ಟೆಗಳ ನಿರ್ಮಾಣ ಮಾಡುವ ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರು ನಿರ್ಮಿಸಿರುವ ಆಧುನಿಕ ಬೆಂಗಳೂರು ನಗರ ಇಡಿ ಪ್ರಪಂಚದಲ್ಲಿ ಹೆಸರುವಾಸಿಯಾಗಿದೆ. ಅಲ್ಲದೆ ಸರ್ಕಾರಕ್ಕೆ ಆದಾಯ ತರುವ ನಗರಗಳಲ್ಲಿ ಪ್ರಮುಖ ಆರ್ಥಿಕ ಕೇಂದ್ರವಾಗಿ ರೂಪುಗೊಂಡಿದೆ. ಇಂತಹ ದಾರ್ಶನಿಕರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸದೆ ಅವರ ತತ್ವ ಆದರ್ಶಗಳನ್ನು ಮತ್ತು ಅವರು ನೀಡಿರುವ ಕೊಡುಗೆಗಳನ್ನು ಮುಂದಿನ ಪೀಳಿಗೆಗೂ ಸಹ ತಿಳಿಸುವಂತಹ ಕೆಲಸವನ್ನು ಮಾಡಬೇಕಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಪಂ ಇಒ ಹೆಚ್.ಜಿ. ಶ್ರೀನಿವಾಸ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎನ್ ಆರ್ ಕೃಷ್ಣಪ್ಪಗೌಡ, ನಗರಸಭಾ ಸದಸ್ಯರಾದ ಶ್ವೇತ ಲಕ್ಷ್ಮಿ, ಮುಖಂಡರಾದ ಎನ್‌ಎಂ. ಮಂಜುನಾಥ್, ಡಿ.ಎಸ್. ಆನಂದ, ಸಂಜಯ್, ಉಮೇಶ್, ಸತೀಶ್ ರಾವ್, ತ್ರಿನೇಶ್, ತೋಟಗಾರಿಕಾ ಸಹಾಯಕ ನಿರ್ದೇಶಕ ಚಂದ್ರು, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಕಂದಾಯ ಅಧಿಕಾರಿಗಳಾದ ರಾಜು, ಪ್ರಕಾಶ್, ಸೇರಿದಂತೆ ಹಲವಾರು ಪ್ರಮುಖರು ಇದ್ದರು.

ಶಾಂತಿಯುತವಾಗಿ ಬಕ್ರೀದ್ ಆಚರಿಸಲು ಮನವಿ

ಸರಗೂರಿನಲ್ಲಿ ಶಾಂತಿ ಸಭೆ ನಡೆಸಿದ ಪೊಲೀಸರು



ಸರಗೂರು, ಜೂ.27– ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಲಕ್ಷ್ಮಿಕಾಂತ್ ಮನವಿ ಮಾಡಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಜೂ.29ರಂದು ನಡೆಯಲಿರುವ ಹಬ್ಬ ಸಂದರ್ಭದಲ್ಲಿ ಸಮಾಜದವರು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

ಹಬ್ಬದಂದು ಪ್ರಾಣಿ ಹಿಂಸೆ ಮಾಡಬಾರದು. ಶಾಂತಿ, ಸೌಹಾರ್ದದ ಸಂಕೇತದ ಹಬ್ಬವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಒಗ್ಗೂಡಿ ಆಚರಿಸಬೇಕು. ಅರ್ಥಪೂರ್ಣವಾಗಿ ಆಚರಿಸುವ ಹಬ್ಬದಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಧಕ್ಕೆಯಾಗದಂತೆ ಪ್ರಾರ್ಥನೆ, ಮೆರವಣಿಗೆ ನಡೆಸಬೇಕು ಎಂದು ಹೇಳಿದರು. ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಶಿವಣ್ಣ ಮಾತನಾಡಿದರು. ಪಿಎಸ್‌ಐ ನಂದೀಶ್‌ಕುಮಾರ್, ಸಿಬ್ಬಂದಿಗಳಾದ ಸುಬ್ರಹ್ಮಣ್ಯ, ಇಮ್ರಾನ್ ಅಹಮದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಬಿ.ಎಸ್. ಪ್ರಭುಸ್ವಾಮಿ ಅನರ್ಹತೆ ರದ್ದು



ತಿ.ನರಸೀಪುರ, ಜೂ.27– ತಾಲೂಕಿನ ಸೋಸಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಬಿ.ಎಸ್.ಪ್ರಭುಸ್ವಾಮಿ ಅವರ ಅನರ್ಹತೆಯನ್ನು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ನ್ಯಾಯಾಲಯ ರದ್ದುಗೊಳಿಸಿ ಆದೇಶಿಸಿದೆ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಬಿ.ಎಸ್. ಪ್ರಭುಸ್ವಾಮಿ ಅವರನ್ನು 2022ರ ಡಿ.26 ರಂದು ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು ಅನರ್ಹತೆ ಪ್ರಶ್ನಿಸಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ನ್ಯಾಯಾಲಯಕ್ಕೆ ಪ್ರಭುಸ್ವಾಮಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಪುರಸ್ಕರಿಸಿದ ನ್ಯಾಯಾಲಯ ಜೂ.7ರಂದು ಅನರ್ಹತೆ ರದ್ದುಗೊಳಿಸಿ ಆದೇಶ ನೀಡಿದೆ.

ಹೆಚ್.ಡಿ.ಕೋಟೆಯಲ್ಲಿ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಆರೋಪ

● ಒಕ್ಕಲಿಗ ಸಮಾಜದಿಂದ ಕಾರ್ಯಕ್ರಮ ಬಹಿಷ್ಕಾರ, ಪ್ರತಿಭಟನೆ ● ಮತ್ತೆ ಜಯಂತಿ ಆಚರಿಸಲು ನಿರ್ಧಾರ



ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡರ ಜಯಂತಿ ಆಚರಣೆ



ಒಕ್ಕಲಿಗ ಸಮಾಜದವರು ತಾಲ್ಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆಯನ್ನು ನಡೆಸುತ್ತಿರುವುದು

ಹೆಚ್.ಡಿ.ಕೋಟೆ, ಜೂ.27– ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ಅಧಿಕಾರಿಗಳು ಕೆಂಪೇಗೌಡ ಜಯಂತಿಯನ್ನು ಬೇಜವಾಬ್ದಾರಿಯಿಂದ ಆಚರಿಸುವ ಮೂಲಕ ಕೆಂಪೇಗೌಡರಿಗೆ ಅಗೌರವ ತೋರಿಸುತ್ತಿದ್ದಾರೆ ಎಂದು ಆಪಾದಿಸಿ ಒಕ್ಕಲಿಗ ಸಮಾಜದವರು ಜಯಂತಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ತಾಲೂಕು ಆಡಳಿತ ಸೌಧದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

> ❝ಕೆಂಪೇಗೌಡರ ಜಯಂತಿ ಆಚರಣೆ ವಿಚಾರವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಪ್ರತಿ ಬಾರಿ ಕೆಂಪೇಗೌಡರ ಜಯಂತಿ ವೇಳೆ ಕೆಂಪೇಗೌಡರಿಗೆ ಅವಮಾನ ಮಾಡಲಾಗುತ್ತಿದೆ. ಕಳೆದ ಬಾರಿ ಜಯಂತಿ ಆಚರಣೆ ವೇಳೆ ಕೆಂಪೇಗೌಡರ ಭಾವಚಿತ್ರ ಎಂದು ವೀರಮದಕರಿ ನಾಯಕರ ಭಾವಚಿತ್ರವನ್ನು ಇಟ್ಟು ಜಯಂತಿ ಆಚರಣೆ ಮಾಡಲು ಮುಂದಾಗಿದ್ದರು. ಈ ವೇಳೆ ಅಧಿಕಾರಿಗಳಿಗೆ ವಿಷಯ ತಿಳಿಸಲಾಗಿ ನಂತರ ಎಚ್ಚೆತ್ತುಕೊಂಡು ತಕ್ಷಣ ಭಾವಚಿತ್ರವನ್ನು ಬದಲಾವಣೆ ಮಾಡಿ ಜಯಂತಿ ಆಚರಿಸಲಾಗಿತ್ತು. ಪ್ರತಿ ವರ್ಷವೂ ಕೆಂಪೇಗೌಡರಿಗೆ ಜಯಂತಿ ವಿಚಾರವಾಗಿ ಅಧಿಕಾರಿಗಳು ಬೇಜವಾಬ್ದಾರಿತನದಿಂದ ಜಯಂತಿ ಆಚರಿಸುತ್ತಿದ್ದಾರೆ. ಇಂಥ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಶಿಸ್ತುಕ್ರಮ ವಹಿಸಬೇಕು.
>
> - ಸುರೇಂದ್ರ ಡಿ.ಗೌಡ, ಅಧ್ಯಕ್ಷ, ತಾಲೂಕು ಒಕ್ಕಲಿಗ ಸಂಘ

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ಸಿದ್ಧತೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಒಕ್ಕಲಿಗ ಸಮಾಜದ ಮುಖಂಡರು ಆಗಮಿಸಿದ್ದರು, ಅಧಿಕಾರಿಗಳು ಬರುವಿಕೆಗಾಗಿ ಕಾದಿದ್ದರು. ಆದರೆ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಕಾರ್ಯಕ್ರಮಕ್ಕೆ ಬಂದಿದ್ದರಿಂದ ಆಕ್ರೋಶಗೊಂಡ ಒಕ್ಕಲಿಗ ಮುಖಂಡರು ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಈ ವೇಳೆ ಒಕ್ಕಲಿಗ ಸಮಾಜದ ಅಧ್ಯಕ್ಷ ಸುರೇಂದ್ರ ಡಿ.ಗೌಡ ಮಾತನಾಡಿ, ತಾಲೂಕು ಆಡಳಿತದಿಂದ ಕೆಂಪೇಗೌಡರ ಜಯಂತಿಯನ್ನು ಕೇವಲ ನಾಮಕಾವಸ್ಥೆಗೆ ಆಚರಿಸಲಾಗುತ್ತಿದೆ. ಜಯಂತಿಗೆ ಯಾವುದೇ ಸಿದ್ಧತೆ ಮಾಡಿಕೊಳ್ಳದೆ, ಸಮಾಜದವರನ್ನು ಕರೆದು ಪೂರ್ವಭಾವಿ ಸಭೆಯನ್ನು ನಡೆಸದೆ ಬೇಜವಾಬ್ದಾರಿಯಿಂದ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ಆಪಾದಿಸಿದರು.

ಮುಂದಿನ ದಿನಗಳಲ್ಲಿ ಇದು ಮರುಕಳಿಸಬಾರದು, ಜಯಂತಿಯನ್ನು ಈಗ ಮುಂದೂಡಿ, ಪೂರ್ವಭಾವಿ ಸಭೆಯನ್ನು ಕರೆದು, ಚರ್ಚಿಸಿ ಬೇರೊಂದು ದಿನ ಕೆಂಪೇಗೌಡರ ಜಯಂತಿ ಆಚರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಗ್ರೇಡ್–2 ತಹಸೀಲ್ದಾರ್ ಸಣ್ಣರಾಮಪ್ಪ, ಜಯಂತಿ ಆಚರಣೆ ವಿಚಾರವಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಜಯಂತಿ ಆಚರಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಇದರಿಂದ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈಬಿಟ್ಟರು.

ತಹಸೀಲ್ದಾರ್ ಸಣ್ಣರಾಮಪ್ಪ ಅವರು ಸರ್ಕಾರದ ಆದೇಶದಂತೆ ಜಯಂತಿಗೆ ಆಗಮಿಸಿದ್ದ ಅಧಿಕಾರಿಗಳಾದ ಇಒ ರಾಜೇಶ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಜಗನ್ನಾಥ್, ರೇಣುಕಾ, ಸ್ವಾಮಿ, ಮಂಜುನಾಥ್, ಎಸ್‌ಐ ತಮ್ಮೇಗೌಡ, ಮಾದೇವಯ್ಯ, ನಾಗರಾಜು, ಗೋಪಾಲಕೃಷ್ಣ ಚಂದು ಕುಮಾರ್, ನಾರಾಯಣಸ್ವಾಮಿ, ಕಾಂತರಾಜು, ಬಸವರಾಜು ಅವರುಗಳ ಸಮ್ಮುಖದಲ್ಲಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಯಂತಿ ಆಚರಿಸಿದರು.

ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿರುವ ಅಧಿಕಾರಿಗಳಿಗಳ ವಿಚಾರ ಕುರಿತು, ತುರ್ತು ಸಭೆ ಕರೆದು ಚರ್ಚಿಸಿ, ಈ ಸಂಬಂಧ ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್ ಅವರ ಗಮನಕ್ಕೆ ಅಧಿಕಾರಿಗಳು ಕೆಂಪೇಗೌಡರ ಜಯಂತಿಗೆ ಗೈರಾಗಿರುವ ವಿಚಾರ ತಿಳಿಸಿದರು. ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಎಸಿ ತಿಳಿಸಿದರು. ಸಭೆಯ ನಂತರ ತಹಸೀಲ್ದಾರ್ ಸಣ್ಣರಾಮಪ್ಪ ಸಮಾಜದ ಮುಖಂಡರಿಗೆ ಈ ವಿಷಯ ತಿಳಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಒಕ್ಕಲಿಗ ಸಂಘದ ಗೌರವ ಅಧ್ಯಕ್ಷ ಕೃಷ್ಣೇಗೌಡ, ಉಪಾಧ್ಯಕ್ಷ ಕಾಳಪ್ಪ, ಕಾರ್ಯದರ್ಶಿ ಚೆಲುವರಾಜ್, ನಿರ್ದೇಶಕರಾದ ಮಹೇಶ್, ನಿಂಗೇಗೌಡ, ಶಿವಣ್ಣೇಗೌಡ, ಸೋಮೇಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿಕುಮಾರ್, ಇನ್ನು ಮುಂತಾದವರು ಭಾಗವಹಿಸಿದ್ದರು.

ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ

ಅ.15ರಂದು ಭಾರತ-ಪಾಕಿಸ್ತಾನ ನಡುವೆ ಬಿಗ್‌ಫೈಟ್



ಮುಂಬೈ, ಜೂ.27- ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ. ಒಟ್ಟು 46 ದಿನಗಳ ಕಾಲ ನಡೆಯುವ ಏಕದಿನ ವಿಶ್ವಕಪ್ ಟೂರ್ನಿಯ 48 ಪಂದ್ಯಗಳು ಹೊನಲು ಬೆಳಕಿನಲ್ಲಿ ನಡೆಯಲಿವೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.

ಅ.5ರಿಂದ ನ.19ರವರೆಗೆ ಟೂರ್ನಿ ನಡೆಯಲಿದೆ. ಅ.5 ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಸೆಣಸಾಡಲಿದ್ದು, ಅ.15ರಂದು ಬದ್ಧ ವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಲಿವೆ.

ಏಕದಿನ ವಿಶ್ವಕಪ್ ಸೂಪರ್ ಲೀಗ್‌ಗೆ ಈಗಾಗಲೇ 8 ತಂಡಗಳು ಅರ್ಹತೆ ಪಡೆದಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಕ್ವಾಲಿಫೈಯರ್‌ನಲ್ಲಿ ಸೆಣಸುತ್ತಿರುವ ಎರಡು ತಂಡಗಳು ಅರ್ಹತೆ ಪಡೆಯಲಿವೆ. ಪ್ರತಿಯೊಂದು ತಂಡ ರೌಂಡ್ ರಾಬಿನ್ ಮಾದರಿಯಲ್ಲಿ ಎಲ್ಲಾ ತಂಡಗಳ ವಿರುದ್ಧ ಒಟ್ಟು 9 ಪಂದ್ಯಗಳನ್ನು ಆಡಲಿದೆ. ಸೂಪರ್ ಲೀಗ್ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯಲಿವೆ.

ಮೊದಲನೇ ಸೆಮಿಫೈನಲ್ ಪಂದ್ಯ ನ.15 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂಕಪಟ್ಟಿಯಲ್ಲಿ ಮೊದಲ ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳು ಮೊದಲನೇ ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಎರಡನೇ ಸೆಮಿಫೈನಲ್ ಪಂದ್ಯ ನ.16 ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ. ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನ ಅಲಂಕರಿಸಿದ ತಂಡಗಳು ಎರಡನೇ ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಈ ಎರಡೂ ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನ ಹೊಂದಿವೆ.

ಫೈನಲ್ ಪಂದ್ಯ: ಮೊದಲ ಹಾಗೂ ಎರಡನೇ ಸೆಮಿಫೈನಲ್ ಪಂದ್ಯಗಳ ವಿಜೇತ ತಂಡಗಳು ನ.19 ರಂದು ಭಾನುವಾರ ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ನರೇಂದ್ರ ಮೋದಿ ಅಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಏಕದಿನ ವಿಶ್ವಕಪ್ ಟೂರ್ನಿ ಸ್ಥಳಗಳು: ಏಕದಿನ ವಿಶ್ವಕಪ್ ಟೂರ್ನಿ ಪಂದ್ಯಗಳು ಒಟ್ಟು 10 ಮೈದಾನಗಳಲ್ಲಿ ನಡೆಯಲಿವೆ. ಹೈದರಾಬಾದ್, ಧರ್ಮಶಾಲಾ, ಅಹಮದಾಬಾದ್, ದಿಲ್ಲಿ, ಚೆನ್ನೈ, ಲಖನೌ, ಪುಣೆ, ಬೆಂಗಳೂರು, ಮುಂಬೈ ಹಾಗೂ ಕೋಲ್ಕತಾದಲ್ಲಿ ಪಂದ್ಯಗಳು ನಡೆಯಲಿವೆ. ಸೆ.29 ರಿಂದ ಅ.3ರವರೆಗೆ ಹೈದರಾಬಾದ್ ಜತೆಗೆ ಗುವಾಹಟಿ ಮತ್ತು ತಿರುವನಂತಪುರಂನಲ್ಲಿ ಅಭ್ಯಾಸ ಪಂದ್ಯಗಳು ನಡೆಯಲಿವೆ.

ಏಕದಿನ ವಿಶ್ವಕಪ್ ವೇಳಾಪಟ್ಟಿ

ಅ.5	ಇಂಗ್ಲೆಂಡ್-ನ್ಯೂಜಿಲೆಂಡ್ (ಅಹಮದಾಬಾದ್)	ಅ.26	ಇಂಗ್ಲೆಂಡ್-ಕ್ವಾಲಿಫೈಯರ್ 2 (ಬೆಂಗಳೂರು)
ಅ.6	ಪಾಕಿಸ್ತಾನ-ಕ್ವಾ ಫೈಯರ್ 1 ತಂಡ (ಹೈದರಾಬಾದ್)	ಅ.27	ಪಾಕಿಸ್ತಾನ-ಸೌತ್ ಆಫ್ರಿಕಾ (ಚೆನ್ನೈ)
ಅ.7	ಬಾಂಗ್ಲಾದೇಶ-ಆಫ್ಘಾನಿಸ್ತಾನ (ಧರ್ಮಶಾಲಾ)	ಅ.28	ಕ್ವಾಲಿಫೈಯರ್ 1-ಬಾಂಗ್ಲಾದೇಶ (ಕೋಲ್ಕತಾ)
ಅ.7	ಸೌತ್ ಆಫ್ರಿಕಾ-ಕ್ವಾಲಿಫೈಯರ್ 2 ತಂಡ (ದೆಹಲಿ)	ಅ.28	ಆಸ್ಟ್ರೇಲಿಯಾ-ನ್ಯೂಜಿಲೆಂಡ್(ಧರ್ಮಶಾಲಾ)
ಅ.8	ಭಾರತ-ಆಸ್ಟ್ರೇಲಿಯಾ (ಚೆನ್ನೈ)	ಅ.29	ಭಾರತ-ಇಂಗ್ಲೆಂಡ್ (ಲಖನೌ)
ಅ.9	ನ್ಯೂಜಿಲೆಂಡ್-ಕ್ವಾಲಿಫೈಯರ್ 1 (ಹೈದರಾಬಾದ್)	ಅ.30	ಆಫ್ಘಾನಿಸ್ತಾನ-ಕ್ವಾಲಿಫೈಯರ್ 2 (ಪುಣೆ)
ಅ.10	ಇಂಗ್ಲೆಂಡ್ -ಬಾಂಗ್ಲಾದೇಶ (ಧರ್ಮಶಾಲಾ)	ಅ.31	ಪಾಕಿಸ್ತಾನ-ಬಾಂಗ್ಲಾದೇಶ (ಕೋಲ್ಕತಾ)
ಅ.11	ಭಾರತ-ಆಫ್ಘಾನಿಸ್ತಾನ (ದೆಹಲಿ)	ನ.1	ನ್ಯೂಜಿಲೆಂಡ್-ಸೌತ್ ಆಫ್ರಿಕಾ (ಪುಣೆ)
ಅ.12	ಪಾಕಿಸ್ತಾನ-ಕ್ವಾಲಿಫೈಯರ್ 2 (ಹೈದರಾಬಾದ್)	ನ.2	ಭಾರತ-ಕ್ವಾಲಿಫೈಯರ್ 2 (ಮುಂಬೈ)
ಅ.13	ಆಸ್ಟ್ರೇಲಿಯಾ-ಸೌತ್ ಆಫ್ರಿಕಾ (ಲಖನೌ)	ನ.3	ಕ್ವಾಲಿಫೈಯರ್ 1-ಆಫ್ಘಾನಿಸ್ತಾನ (ಲಖನೌ)
ಅ.14	ಇಂಗ್ಲೆಂಡ್-ಆಫ್ಘಾನಿಸ್ತಾನ (ದೆಹಲಿ)	ನ.4	ಇಂಗ್ಲೆಂಡ್-ಆಸ್ಟ್ರೇಲಿಯಾ (ಅಹಮದಾಬಾದ್)
ಅ.14	ನ್ಯೂಜಿಲೆಂಡ್-ಬಾಂಗ್ಲಾದೇಶ (ಚೆನ್ನೈ)	ನ.4	ನ್ಯೂಜಿಲೆಂಡ್-ಪಾಕಿಸ್ತಾನ (ಬೆಂಗಳೂರು)
ಅ.15	ಭಾರತ-ಪಾಕಿಸ್ತಾನ (ಅಹಮದಾಬಾದ್)	ನ.5	ಭಾರತ-ಸೌತ್ ಆಫ್ರಿಕಾ (ಕೋಲ್ಕತ್ತಾ)
ಅ.16	ಆಸ್ಟ್ರೇಲಿಯಾ-ಕ್ವಾಲಿಫೈಯರ್ 2 (ಲಖನೌ)	ನ.6	ಬಾಂಗ್ಲಾದೇಶ-ಕ್ವಾಲಿಫೈಯರ್ 2 (ದೆಹಲಿ)
ಅ.17	ಸೌತ್ ಆಫ್ರಿಕಾ-ಕ್ವಾಲಿಫೈಯರ್ 1 (ಧರ್ಮಶಾಲಾ)	ನ.7	ಆಸ್ಟ್ರೇಲಿಯಾ-ಆಫ್ಘಾನಿಸ್ತಾನ (ಮುಂಬೈ)
ಅ.18	ನ್ಯೂಜಿಲೆಂಡ್-ಆಫ್ಘಾನಿಸ್ತಾನ (ಚೆನ್ನೈ)	ನ.8	ಇಂಗ್ಲೆಂಡ್-ಕ್ವಾಲಿಫೈಯರ್ 1 (ಪುಣೆ)
ಅ.19	ಭಾರತ-ಬಾಂಗ್ಲಾದೇಶ (ಪುಣೆ)	ನ.9	ನ್ಯೂಜಿಲೆಂಡ್-ಕ್ವಾಲಿಫೈಯರ್ 2 (ಬೆಂಗಳೂರು)
ಅ.20	ಆಸ್ಟ್ರೇಲಿಯಾ-ಪಾಕಿಸ್ತಾನ (ಬೆಂಗಳೂರು)	ನ.10	ಸೌತ್ ಆಫ್ರಿಕಾ-ಅಫ್ಘಾನಿಸ್ತಾನ (ಅಹಮದಾಬಾದ್)
ಅ.21	ಇಂಗ್ಲೆಂಡ್-ಸೌತ್ ಆಫ್ರಿಕಾ (ಮುಂಬೈ)	ನ.11	ಭಾರತ-ಕ್ವಾಲಿಫೈಯರ್ 1 (ಬೆಂಗಳೂರು)
ಅ.21	ಕ್ವಾಲಿಫೈಯರ್ 1- ಕ್ವಾಲಿಫೈಯರ್ 2(ಲಕ್ನೋ)	ನ.12	ಇಂಗ್ಲೆಂಡ್-ಪಾಕಿಸ್ತಾನ (ಕೋಲ್ಕತಾ)
ಅ.22	ಭಾರತ-ನ್ಯೂಜಿಲೆಂಡ್ (ಧರ್ಮಶಾಲಾ)	ನ.12	ಆಸ್ಟ್ರೇಲಿಯಾ-ಬಾಂಗ್ಲಾದೇಶ (ಪುಣೆ)
ಅ.23	ಪಾಕಿಸ್ತಾನ-ಆಫ್ಘಾನಿಸ್ತಾನ (ಚೆನ್ನೈ)	ನ.15	ಮೊದಲ ಸೆಮಿಫೈನಲ್ (ಮುಂಬೈ)
ಅ.24	ಸೌತ್ ಆಫ್ರಿಕಾ-ಬಾಂಗ್ಲಾದೇಶ (ಮುಂಬೈ)	ನ.16	2ನೇ ಸೆಮಿಫೈನಲ್ (ಕೋಲ್ಕತ್ತಾ)
ಅ.25	ಆಸ್ಟ್ರೇಲಿಯಾ-ಕ್ವಾಲಿಫೈಯರ್ 1 (ದೆಹಲಿ)	ನ.19	ಫೈನಲ್ (ಅಹಮದಾಬಾದ್)

ಬಿಡಾಡಿ ದನ, ಹಂದಿಗಳನ್ನು ರಸ್ತೆಗೆ ಬಿಡದಂತೆ ಅಂತಿಮ ಸೂಚನೆ

ಮೈಸೂರು, ಜೂ.27-ಮಹಾನಗರ ಪಾಲಿಕೆಯ ವ್ಯಾಪ್ತಿ ಹಾಗೂ ನಗರದ ಹೊರ ವಲಯದಲ್ಲಿ ಬಿಡಾಡಿ ದನ ಹಾಗೂ ಹಂದಿಗಳನ್ನು ಸಾಕಿರುವವರು ನಗರದ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನ, ಹಂದಿಗಳನ್ನು ಬಿಡುವುದರಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ತುಂಬಾ ಅಡಚಣೆಯಾಗುತ್ತಿದ್ದು, ಹಲವು ಬಾರಿ ವಾಹನ ಸವಾರರು ಮಾರಣಾಂತಿಕ ಅಪಘಾತಕ್ಕೀಡಾಗಿರುವುದು ಕಂಡು ಬಂದಿರುತ್ತದೆ.

ಬಿಡಾಡಿ ದನ, ಹಂದಿಗಳು ಕಸದ ತೊಟ್ಟಿಗಳಲ್ಲಿ ಆಹಾರ ಸೇವಿಸುವುದಕ್ಕಾಗಿ ತೊಟ್ಟಿಯಲ್ಲಿರುವ ಕಸವನ್ನೆಲ್ಲ ಚೆಲ್ಲಾಡುವದರಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುವ ಜೊತೆಗೆ ನಗರದ ನೈರ್ಮಲ್ಯವೂ ಹಾಳಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಡಾಡಿ ದನ, ಹಂದಿ ಸಾಕಾಣೆದಾರರ ಸಭೆಯನ್ನು ಕರೆದು ಇದರ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಹಂದಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಹಂದಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಇದರಿಂದಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ಬಿಡಾಡಿ ದನ, ಹಂದಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಯಂತ್ರಿಸುವ ಅವಶ್ಯಕತೆಯಿದ್ದು ಹಂದಿ ಮಾಲೀಕರಿಗೆ ಕಡೆಯದಾಗಿ ಎಚ್ಚರಿಕೆ ನೀಡುತ್ತಿದ್ದು ಮಾಲೀಕರು ಈ ಪ್ರಕಟಣೆ ದಿನದಿಂದ ಒಂದು ವಾರದೊಳಗೆ ತಮ್ಮ ಬಿಡಾಡಿ ದನ, ಹಂದಿಗಳನ್ನು ತಮ್ಮ ಸ್ವಂತ ಸ್ಥಳದಲ್ಲಿ ಕೂಡಿ ಹಾಕಿಕೊಂಡು ಸಾಕಬೇಕೆಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು, ಜೂ.27-2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆ, ಭರತ್ ನಗರ ಶಾಲೆಗೆ ವಿಜ್ಞಾನ ಬೋಧನೆಗಾಗಿ ಮತ್ತು ಮೌಲಾನ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆ, ಲಷ್ಕರ್ ಮೊಹಲ್ಲಾ ಶಾಲೆಗಳಿಗೆ ಗಣಿತ ಮತ್ತು ದೈಹಿಕ ಶಿಕ್ಷಣ ವಿಷಯ ಬೋಧನೆಗಾಗಿ ಅತಿಥಿ ಶಿಕ್ಷಕರು ಬೇಕಾಗಿರುವುದರಿಂದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದ್ದು, ಆಸಕ್ತ ಬಿಎ ಬಿ.ಎಡ್ ಅಥವಾ ಎಂ.ಎ ಬಿ.ಎಡ್ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ತಮ್ಮ ವಿವರಗಳೊಂದಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶೋಭಾ ಗಾರ್ಡನ್ ಬಳಿಯ ಮೌಲನ್ ಅಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮತ್ತು ದೂರವಾಣಿ ಸಂಖ್ಯೆ 0821-2422088, ಮೊ.ಸಂ: 8951087207 ಅಥವಾ 9620925247 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




22ನೇ ವರ್ಷದ ಸವಿನೆನಪು



ಈರಾಜಮ್ಮ ಯ॥ ಅಪ್ಪಾಜಿಶೆಟ್ಟರು
28.06.2001 ನಿಧನ 11.06.2001

2ನೇ ವರ್ಷದ ಪುಣ್ಯಸ್ಮರಣೆ



ಶ್ರೀ ಯ॥ ಬಿ.ನಾರಾಯಣರವರು

ಮಾಲೀಕರು, ಚಂದ್ರಿಕ ಬ್ರಿಕ್ಸ್ ಫ್ಯಾಕ್ಟರಿ, ಶ್ರೀ ಲಕ್ಷ್ಮೀನಾರಾಯಣ ಫ್ಯೂಯಲ್ ಸ್ಟೇಷನ್

ನೀವು ನಮ್ಮನ್ನಗಲಿ ಇಂದಿಗೆ 2 ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಚಿರಸ್ಥಾಯಿಯಾಗಿದೆ. ನೀವು ತೋರಿದ ಪ್ರೀತಿ, ಆತ್ಮವಿಶ್ವಾಸ, ಆದರ್ಶ ಮಾರ್ಗದಲ್ಲೇ ಅನುದಿನವೂ ಸಾಗಿದ್ದೇವೆ. ನಿಮ್ಮ ಆತ್ಮಕ್ಕೆ ಸದಾ ಚಿರಶಾಂತಿ ಕೋರುವ...

ಧರ್ಮಪತ್ನಿ ಶ್ರೀಮತಿ ಲಕ್ಷ್ಮಮ್ಮನಾರಾಯಣಪ್ಪ,
ಮಗ, ಸೊಸೆ, ಹೆಣ್ಣುಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು,
ಕುಟುಂಬವರ್ಗ ಹಾಗೂ ಹೊಟಗಳ್ಳಿ ಗ್ರಾಮಸ್ಥರು

ನಿಧನ



ಇವರು ದಿನಾಂಕ 27.06.2023 ದೈವಾಧೀನರಾಗಿದ್ದು ಮೃತರ ಅಂತ್ಯಕ್ರಿಯೆಯನ್ನು ಸಾಯಂಕಾಲ 5.30ಕ್ಕೆ ಚಾಮುಂಡಿ ಬೆಟ್ಟದಹತ್ತಿರ ನೆರವೇರಿಸಲಾಯಿತು.

ಅನಸೂಯ ನಾಯ್ಡು.ಜಿ

ನಿವೃತ್ತ ಶಿಕ್ಷಕರು, ಜಿ.ಎಚ್.ಪಿ.ಎಸ್, ಕೇರಪ್ಪನಕೊಪ್ಪಲು

ಸಾರ್ವಜನಿಕ ಪ್ರಕಟಣೆ

ಈ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ಈ ಕೆಳಗೆ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಸ್ವತ್ತನ್ನು ನನ್ನ ಕಕ್ಷಿದಾರರು, ಮೈಸೂರು ಜಿಲ್ಲೆ, ಹೆಚ್.ಡಿ. ಕೋಟೆ ತಾಲ್ಲೂಕು, ಕಸಬಾ ಹೋಬಳಿ, ಯಡತೊರೆ, ಉದ್ಬೂರ್ ಕಾಲೋನಿ ನಿವಾಸಿ, ಶ್ರೀ ಕೃಷ್ಣ ಕೆ.ಬಿ. ಬಿನ್ ಬೆಟ್ಟಸ್ವಾಮಿಗೌಡ @ ಬಸಿಂಗೇಗೌಡ ಮತ್ತು ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಹೊನಕೆರೆ ಹೋಬಳಿ, ಕೊರವನಹುಂಡಿ ಗ್ರಾಮದ ನಿವಾಸಿ ಶ್ರೀ ನಾಗೇಶ್ ಕೆ.ಬಿ. ಬಿನ್ ಬೆಟ್ಟಸ್ವಾಮಿಗೌಡ @ ಬಸಿಂಗೇಗೌಡ ಮತ್ತು ಅವರ ಕುಟುಂಬದ ಸದಸ್ಯರುಗಳಿಂದ ಖರೀದಿಸಿ ವಸತಿ ಬಡಾವಣೆಯನ್ನಾಗಿ ಅಭಿವೃದ್ಧಿಗೊಳಿಸುತ್ತಿರುತ್ತಾರೆ.

ಷೆಡ್ಯೂಲ್ ಸ್ವತ್ತಿನ ಬಗ್ಗೆ ಅಥವಾ ಷೆಡ್ಯೂಲ್ ಸ್ವತ್ತಿನ ವಸತಿ ಬಡಾವಣೆಯ ಅಭಿವೃದ್ಧಿಯ ವಿಚಾರದಲ್ಲಿ ಯಾರಿಗಾದರೂ ಯಾವುದೇ ರೀತಿಯ ಹಕ್ಕು, ಹಿತಾಸಕ್ತಿ, ಭಾಗಾಂಶ, ಋಣ, ಬಾಧ್ಯತೆಗಳು ಇದ್ದಲ್ಲಿ, ಇಂದಿನಿಂದ ಐದು (5) ದಿನಗಳ ಒಳಗೆ ತಮ್ಮ ಲಿಖಿತ ತಕರಾರು ಮತ್ತು ಪೂರಕ ದಾಖಲಾತಿಗಳನ್ನು ಈ ಕೆಳಗೆ ಸಹಿ ಮಾಡಿದವರಿಗೆ ಸಲ್ಲಿಸತಕ್ಕದ್ದು. ಒಂದು ವೇಳೆ ಈ ಅವಧಿಯಲ್ಲಿ ಯಾವುದೇ ತಕರಾರುಗಳು ಈ ಕೆಳಗೆ ಸಹಿ ಮಾಡಿದವರಿಗೆ ಬಾರದಿದ್ದಲ್ಲಿ, ಷೆಡ್ಯೂಲ್ ಸ್ವತ್ತಿನ ಮೇಲೆ ಇತರ ಯಾರಿಗೂ ಯಾವುದೇ ರೀತಿಯ ಹಕ್ಕು, ಹಿತಾಸಕ್ತಿ, ಭಾಗಾಂಶ, ಋಣ, ಬಾಧ್ಯತೆಗಳು ಇರುವುದಿಲ್ಲ ಮತ್ತು ಷೆಡ್ಯೂಲ್ ಸ್ವತ್ತಿನಲ್ಲಿ ವಸತಿ ಬಡಾವಣೆಯನ್ನು ಅಭಿವೃದ್ಧಿಗೊಳಿಸಿ ನಿವೇಶನಗಳನ್ನು ಮಾರಾಟ ಮಾಡಲು ಸ್ವತ್ತಿನ ಮಾಲೀಕರು ಪೂರ್ಣ ಹಕ್ಕುಳ್ಳವರಾಗಿರುತ್ತಾರೆ ಎಂದು ಪರಿಗಣಿಸಿ ಕ್ರಯದ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು.

ಷೆಡ್ಯೂಲ್

ಮೈಸೂರು ಜಿಲ್ಲೆ ಮತ್ತು ತಾಲ್ಲೂಕು, ಇಲವಾಲ ಹೋಬಳಿ, ಮಾದಹಳ್ಳಿ ಗ್ರಾಮದ ಸರ್ವೆ ನಂಬರ್ 84/8 ರಲ್ಲಿನ ಎರಡು ಎಕರೆ (2.00.00.00) ವಿಸ್ತೀರ್ಣದ ವಸತಿ ಉದ್ದೇಶಕ್ಕಾಗಿ ಅನ್ಯಕ್ರಾಂತವಾಗಿರುವ ಜಮೀನಿಗೆ ಚಕ್ಕುಬಂದಿ: ಪೂರ್ವಕ್ಕೆ: ಸರ್ವೆ ನಂಬರ್ 84/2 ; ಪಶ್ಚಿಮಕ್ಕೆ: ಸರ್ವೆ ನಂಬರ್ 90 ; ಉತ್ತರಕ್ಕೆ: ಕಾಲುವೆ ; ದಕ್ಷಿಣಕ್ಕೆ: ಸರ್ವೆ ನಂಬರ್ 85.

Sd/- M.N. Prakash Kalappa,
KAR-1996-2000, Advocate & Legal Consultant, #67/7A, P.R.I. Complex, No. 2 & 3, 1st Floor, New Sayyaji Rao Road, Fort Mohalla, Mysuru570 004
Mob: 93431 12535

ಮೈಸೂರು, 27-06-2023

ವಾಸವಿ ಶಿಕ್ಷಣ ಸಂಸ್ಥೆ

ಬಜಾರ್ ರಸ್ತೆ, ಕೃಷ್ಣರಾಜನಗರ

ಸಾರ್ವಜನಿಕ ಪ್ರಕಟಣೆ

ಈ ಮೂಲಕ ತಿಳಿಸುವುದೇನೆಂದರೆ ದಿನಾಂಕ 20-5-2023 ರಂದು ನಡೆದ ಮೇಲ್ಕಂಡ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸಭೆಯ ತೀರ್ಮಾನದಂತೆ ಸಂಸ್ಥೆಯ ಕಾರ್ಯದರ್ಶಿಗಳಾದ ವೈ.ಎ. ದೇವಪಾಲ್‌ರವರನ್ನು ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಆದ್ದರಿಂದ ಸಂಸ್ಥೆಗೆ ಸಂಬಂಧಪಟ್ಟ ಯಾವುದೇ ವ್ಯವಹಾರಗಳನ್ನು ಅವರ ಮುಖಾಂತರ ಮಾಡಿದಲ್ಲಿ ಸಂಸ್ಥೆ ಜವಾಬ್ದಾರಿ ಆಗುವುದಿಲ್ಲವೆಂದು ಸಾರ್ವಜನಿಕರಲ್ಲಿ ಈ ಮೂಲಕ ಪ್ರಕಟಿಸುತ್ತಿದ್ದೇವೆ.

ಸಹಿ/- ಅಧ್ಯಕ್ಷರು, ವಾಸವಿ ಶಿಕ್ಷಣ ಸಂಸ್ಥೆ, ಕೃಷ್ಣರಾಜನಗರ

ಸಾರ್ವಜನಿಕ ಪ್ರಕಟಣೆ

ಕೃಷ್ಣರಾಜನಗರ ತಾಲ್ಲೂಕು, ವಾಸವಿ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರ ಸಭೆಯನ್ನು ದಿನಾಂಕ 16-07-2023 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬಜಾರ್ ರಸ್ತೆಯ ವಾಸವಿ ಮಹಲ್‌ನಲ್ಲಿ ನಡೆಯಲಿದ್ದು, ಒಂದು ವೇಳೆ ಇದರ ಆಹ್ವಾನ ಪತ್ರಿಕೆ ತಲುಪದೇ ಇದ್ದಲ್ಲಿ (ಅಧಿಕೃತ ಸದಸ್ಯರಿಗೆ) ಕೂಡಲೇ ತಮ್ಮ ಸದಸ್ಯತ್ವ ರಶೀದಿಯನ್ನು ಆಡಳಿತ ಮಂಡಳಿಗೆ ತೋರಿಸಿ, ಸದಸ್ಯತ್ವವನ್ನು ದೃಢೀಕರಿಸಿ, ಆಹ್ವಾನ ಪತ್ರಿಕೆಯನ್ನು ಪಡೆದು, ಸಭೆಗೆ ಹಾಜರಾಗಬೇಕೆಂದು ಈ ಮೂಲಕ ಕೋರುತ್ತೇವೆ.

ಸಹಿ/- ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಸಮಿತಿ
ಬಜಾರ್ ರಸ್ತೆ, ವಾಸವಿ ಶಿಕ್ಷಣ ಸಂಸ್ಥೆ, ಕೃಷ್ಣರಾಜನಗರ